

ಸ್ಥಾಪನೆ: 1973

ದೂರವಾಣಿ :26506213 / 26606365

ಇ-ಮೇಲ್ :ho@ashoknagarbank.com

ಜಾಲತಾಣ : https://www.ashoknagarbank.com



## ಅಶೋಕನಗರ ಸಹಕಾರ ಬ್ಯಾಂಕ್ ನಿಯಮಿತ

ನಂ. 1380/ಬಿ, 6ನೇ ಅಡ್ಡರಸ್ತೆ, ಅಶೋಕನಗರ, ಬನಶಂಕರಿ 1ನೇ ಹಂತ,  
2ನೇ ಬ್ಲಾಕ್, ಬೆಂಗಳೂರು-560050.

**2025-26ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆಯ**

**ಸೂಚನಾ ಪತ್ರ**

ಸನ್ಮಾನ್ಯ ಸದಸ್ಯರೇ,

ಬ್ಯಾಂಕಿನ 2025-26 ನೇ ಸಾಲಿನ 53 ನೇ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ದಿನಾಂಕ 20-09-2026ನೇ ಭಾನುವಾರ ಬೆಳಿಗ್ಗೆ 10.30ಕ್ಕೆ ಪೂರ್ಣಿಮಾ ಕನ್ವೆನ್ಷನ್ ಸೆಂಟರ್, 31ನೇ ಅಡ್ಡರಸ್ತೆ, 27/1, 16ನೇ ಮುಖ್ಯ ರಸ್ತೆ, 4ನೇ 'ಟಿ' ಬ್ಲಾಕ್ ಪೂರ್ವ, ಜಯನಗರ, ಬೆಂಗಳೂರು - 560011 ಇಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಕೆ. ಎಮ್. ನಾಗರಾಜ್ ರವರ ಘನ ಅಧ್ಯಕ್ಷತೆಯಲ್ಲಿ ಈ ಕೆಳಗಿನ ವಿಷಯಗಳ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳುವ ಸಲುವಾಗಿ ಕರೆಯಲಾಗಿದೆ. ಆದುದರಿಂದ ತಾವೆಲ್ಲರೂ ಸಕಾಲಕ್ಕೆ ಆಗಮಿಸಿ ಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸಬೇಕಾಗಿ ವಿನಂತಿಸಲಾಗಿದೆ.

**-: (ವಿಷಯಗಳು) :-**

1. ಪ್ರಾರ್ಥನೆ
2. ಸ್ವಾಗತ ಭಾಷಣ
3. ನಿಧನ ಹೊಂದಿದ ಸದಸ್ಯರುಗಳಿಗೆ ಗೌರವಾರ್ಥವಾಗಿ ಸಂತಾಪ ಸೂಚನೆ.
4. ಸರ್ವಸದಸ್ಯರ ಸಭೆಯ ಆಹ್ವಾನ ಪತ್ರಿಕೆಯನ್ನು ಓದಿ ದಾಖಲು ಮಾಡುವುದು.
5. 2024-25 ನೇ ಸಾಲಿನ 52 ನೇ ವಾರ್ಷಿಕ ಸರ್ವಸದಸ್ಯರ ಸಭೆಯ ನಡವಳಿಕೆಗಳನ್ನು ಓದಿ ದಾಖಲಿಸುವುದು.
6. 2025-26ನೇ ಸಾಲಿನ ಆಡಳಿತ ಮಂಡಳಿಯ ವಾರ್ಷಿಕ ವರದಿಯ ಪರಿಶೀಲನೆ ಮತ್ತು ಅಂಗೀಕಾರ.

### ವಿಶೇಷ ಸೂಚನೆ

- 1) ಸರ್ವ ಸದಸ್ಯರ ಸಭೆಯ ಪ್ರವೇಶಕ್ಕೆ ಗುರುತಿನ ಚೀಟಿ/ಸರ್ವ ಸದಸ್ಯರ ಸಭೆಯ ನೋಟಿಸನ್ನು ಕಡ್ಡಾಯವಾಗಿ ತೋರಿಸಬೇಕೆಂದು ಮಾನ್ಯ ಸದಸ್ಯರಲ್ಲಿ ಮನವಿ.
- 2) ಗುರುತಿನ ಚೀಟಿಯನ್ನು ಪಡೆಯದೇ ಇರುವ ಸದಸ್ಯರು ತಮ್ಮ ಒಂದು ಭಾವಚಿತ್ರವನ್ನು ದಿನಾಂಕ 19-09-2026 ರೊಳಗೆ ಬ್ಯಾಂಕಿಗೆ ನೀಡಿ, ತಮ್ಮ ಗುರುತಿನ ಚೀಟಿಯನ್ನು ಪಡೆಯತಕ್ಕದ್ದು

7. 2026-27 ನೇ ಸಾಲಿನ ಕಾರ್ಯಯೋಜನೆಗೆ ಅನುಮೋದನೆ.
8. 2025-26 ನೇ ಸಾಲಿನ ಆಡಿಟ್ ಆದ ಲೆಕ್ಕಪತ್ರಗಳ ತಃಖ್ತೆ ಲೆಕ್ಕಪರಿಶೋಧನಾ ವರದಿ ಮತ್ತು ಮಂಡಳಿಯ ಅನುಪಾಲನಾ ವರದಿಯನ್ನು ಪರಿಶೀಲಿಸಿ ಅಂಗೀಕರಿಸುವುದು.
9. 2025-26 ನೇ ಸಾಲಿನ ಅಂದಾಜು ಆಯ-ವ್ಯಯಕ್ಕಿಂತ ಹೆಚ್ಚುವರಿ ಆಗಿರುವ ಖರ್ಚನ್ನು ಅನುಮೋದಿಸುವುದು ಮತ್ತು 2026-27 ನೇ ಸಾಲಿನ ಅಂದಾಜು ಆಯ-ವ್ಯಯವನ್ನು ಮಂಜೂರು ಮಾಡುವುದು.
10. 2025-26ನೇ ಸಾಲಿನ ನಿವ್ವಳ ಲಾಭದ ಹಂಚಿಕೆಯನ್ನು ಅನುಮೋದಿಸುವುದು.
11. ಬ್ಯಾಂಕಿನ ಉಪ ನಿಯಮಗಳನ್ನು ತಿದ್ದುಪಡಿ ಮಾಡುವುದು.
12. 2026-27 ನೇ ಸಾಲಿಗೆ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಿಸುವುದು
13. ಬ್ಯಾಂಕಿನ ನಿರ್ದೇಶಕರು ಮತ್ತು ಅವರ ಸಂಬಂಧಿಕರು ಯಾವುದೇ ರೀತಿಯ ಸಾಲ ಪಡೆದಿದ್ದಲ್ಲಿ ಅವುಗಳ ಪರಿಶೀಲನೆ.
14. ಬ್ಯಾಂಕಿನ ಸದಸ್ಯತ್ವಕ್ಕೆ ಸೇರ್ಪಡೆ ಮತ್ತು ತೆಗೆದು ಹಾಕಿದ ಸದಸ್ಯರ ಕುರಿತು ಟಿಪ್ಪಣಿ.
15. ನಿಧಿಗಳ ವಾಸ್ತವಿಕ ಬಳಕೆಗಳ ಬಗ್ಗೆ ವಿಮರ್ಶೆ.
16. ಸರ್ವ ಸದಸ್ಯರ ಸಭೆಯ ನಿರ್ಣಯಗಳನ್ನು ಅಂಗೀಕರಿಸುವುದು.
17. ಅಧ್ಯಕ್ಷರ ಅಪ್ಪಣೆ ಮೇರೆಗೆ ತರಬಹುದಾದ ಇತರೆ ವಿಷಯಗಳು.
18. ವಂದನಾರ್ಪಣೆ

ದಿನಾಂಕ : 29-08-2026  
ಸ್ಥಳ: ಬೆಂಗಳೂರು-560 050

ಆಡಳಿತ ಮಂಡಳಿಯ ಅಪ್ಪಣೆಯ ಮೇರೆಗೆ  
ಎಸ್. ಟಿ. ಮಂಗಳ  
ಕಾರ್ಯದರ್ಶಿ

**2025-26ನೇ ಸಾಲಿನ 53ನೇ ವಾರ್ಷಿಕ ಸರ್ವಸದಸ್ಯರ ಸಭೆಯ  
ವಿಷಯಗಳ ಮೇಲೆ ಸಂಕ್ಷಿಪ್ತ ಟಿಪ್ಪಣಿ**

**ವಾರ್ಷಿಕ ವರದಿಯ ಪುಸ್ತಕವನ್ನು ದಿನಾಂಕ 05-09-2026 ರಿಂದ  
ಬ್ಯಾಂಕಿನ ವ್ಯವಹಾರದ ವೇಳೆಯಲ್ಲಿ ಪಡೆಯಬೇಕಾಗಿ ವಿನಂತಿ.**

- ವಿಷಯ 1 :** 53 ನೇ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ದೇವರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಗುವುದು.
- ವಿಷಯ 2 :** ಬ್ಯಾಂಕಿನ ನಿರ್ದೇಶಕರ ಮಂಡಳಿ ಸದಸ್ಯರು ಸಭೆಗೆ ಆಗಮಿಸಿರುವ ಎಲ್ಲಾ ಸದಸ್ಯರನ್ನು ಸ್ವಾಗತಿಸುವರು.
- ವಿಷಯ 3 :** ವರದಿ ಸಾಲಿನಲ್ಲಿ ದೈವಾಧೀನರಾಗಿರುವ ಸದಸ್ಯರುಗಳಿಗೆ ಗೌರವಾರ್ಥವಾಗಿ ಸಂತಾಪ ಸೂಚಿಸಲು ಒಂದು ನಿಮಿಷ ಮೌನಾಚರಣೆ ಕೋರುವುದು.
- ವಿಷಯ 4 :** ಕಾರ್ಯದರ್ಶಿಯವರು ಸರ್ವಸದಸ್ಯರ ಸಭೆಯ ಆಹ್ವಾನ ಪತ್ರಿಕೆಯನ್ನು ಓದಿ ದಾಖಲಿಸುವರು.
- ವಿಷಯ 5:** 2024-25 ನೇ ಸಾಲಿನ 52 ನೇ ವಾರ್ಷಿಕ ಸರ್ವಸದಸ್ಯರ ಸಭೆಯ ನಡವಳಿಕೆಗಳನ್ನು ವಾರ್ಷಿಕ ವರದಿಯಲ್ಲಿ ಮುದ್ರಿಸಲಾಗಿದ್ದು ಅನುಮೋದನೆಗೆ ಸಲ್ಲಿಸಲಾಗಿದೆ.
- ವಿಷಯ 6:** 2025-26 ನೇ ಸಾಲಿನ ಆಡಳಿತ ಮಂಡಳಿಯ ವರದಿಯನ್ನು ವಾರ್ಷಿಕ ವರದಿಯಲ್ಲಿ ಮುದ್ರಿಸಲಾಗಿದೆ ಮತ್ತು ಸರ್ವಸದಸ್ಯರ ಸಭೆಯ ಅನುಮೋದನೆಗೆ ಸಲ್ಲಿಸಲಾಗಿದೆ.
- ವಿಷಯ 7:** 2026-27 ನೇ ಸಾಲಿನ ಕಾರ್ಯ ಯೋಜನೆ ಈ ಕೆಳಕಂಡಂತಿದೆ.
1. ಬ್ಯಾಂಕಿನ ಒಟ್ಟು ವ್ಯವಹಾರಗಳನ್ನು ರೂ 275 ಕೋಟಿಗಳಿಗೆ ಹೆಚ್ಚಿಸುವುದು.
  2. ಬ್ಯಾಂಕಿನ ಗ್ರಾಹಕರುಗಳಿಗೆ IMPS/UPI ಸೌಲಭ್ಯಗಳನ್ನು ಒದಗಿಸುವುದು.
  3. ನೂತನ ಶಾಖೆಗಳನ್ನು ತೆರೆಯಲು ಸೂಕ್ತ ಪ್ರದೇಶಗಳನ್ನು ಗುರುತಿಸಿ ಹೊಸ ಶಾಖೆಗಳನ್ನು ತೆರೆಯುವುದು.
  4. ಬ್ಯಾಂಕಿನ ಕಾರ್ಯಕ್ಷೇತ್ರ ವ್ಯಾಪ್ತಿಯನ್ನು ವಿಸ್ತರಿಸುವುದು.
- ವಿಷಯ 8:** 2025-26 ನೇ ಸಾಲಿನ ಆಡಿಟ್ ಆದ ಲೆಕ್ಕ ಪತ್ರಗಳನ್ನು ವಾರ್ಷಿಕ ವರದಿ ಪುಸ್ತಕದಲ್ಲಿ ಮುದ್ರಿಸಲಾಗಿದ್ದು ಸರ್ವಸದಸ್ಯರ ಅನುಮೋದನೆಗೆ ಇಡಲಾಗಿದೆ.

- ವಿಷಯ 9:** 2025-26 ನೇ ಸಾಲಿನಲ್ಲಿ ಹೆಚ್ಚುವರಿ ಆಗಿರುವ ಖರ್ಚಿನ ವಿವರಗಳು ಮತ್ತು ಅದಕ್ಕೆ ಕಾರಣಗಳನ್ನು, 2026-27 ನೇ ಸಾಲಿಗೆ ಅಂದಾಜು ಆಯವ್ಯಯವನ್ನು ವರದಿ ಪುಸ್ತಕದಲ್ಲಿ ಮುದ್ರಿಸಲಾಗಿದೆ. ಮತ್ತು ಸರ್ವ ಸದಸ್ಯರ ಅನುಮೋದನೆಗೆ ಮಂಡಿಸಲಾಗಿದೆ.
- ವಿಷಯ 10:** 2025-26ನೇ ಸಾಲಿನ ನಿವ್ವಳ ಲಾಭದ ಹಂಚಿಕೆಯನ್ನು ವರದಿ ಪುಸ್ತಕದಲ್ಲಿ ಮುದ್ರಿಸಲಾಗಿದೆ.
- ವಿಷಯ 11 :** ಬ್ಯಾಂಕಿನ ಉಪನಿಯಮಗಳ ತಿದ್ದುಪಡಿಗಳನ್ನು ಅನುಮೋದನೆಗಾಗಿ ಮಂಡಿಸಲಾಗುವುದು ಮತ್ತು ಎಲ್ಲಾ ಸದಸ್ಯರಿಗೂ ಅಂಚೆ ಮೂಲಕ ಕಳುಹಿಸಲಾಗಿದೆ.
- ವಿಷಯ 12 :** ಮೆ|| ಪ್ರಕಾಶ್ ಎಸ್.ಡಿ ಅಂಡ್ ಕಂ ಚಾರ್ಟರ್ಡ್ ಅಕೌಂಟೆಂಟ್ಸ್, ಅವರನ್ನು 2026-27ನೇ ಸಾಲಿಗೆ ಮುಂದುವರಿಸುವಂತೆ ರಿಸರ್ವ್ ಬ್ಯಾಂಕಿಗೆ ಪತ್ರ ಬರೆದಿದ್ದು ಅವರಿಂದ ಅನುಮತಿ ಬಂದ ನಂತರ ಅವರನ್ನು ಮುಂದಿನ ವರ್ಷದ ಲೆಕ್ಕ ಪರಿಶೋಧಕರನ್ನಾಗಿ ಮುಂದುವರಿಸಲಾಗುವುದು.
- ವಿಷಯ 13 :** ನಿರ್ದೇಶಕರು ಮತ್ತು ಅವರ ಸಂಬಂಧಿಗಳಿಗೆ ಯಾವುದೇ ರೀತಿಯ ಸಾಲಗಳನ್ನು ನೀಡಿರುವುದಿಲ್ಲ.
- ವಿಷಯ 14 :** ಪ್ರಸಕ್ತ ಸಾಲಿನಲ್ಲಿ 96 ನಿಯತ ಸದಸ್ಯರನ್ನು 41 ಸಹ ಸದಸ್ಯರನ್ನು ಸೇರಿಸಿಕೊಳ್ಳಲಾಗಿದೆ. 187 ಸದಸ್ಯರ ಸದಸ್ಯತ್ವ ವಾಪಸ್ಸು ಮಾಡಲಾಗಿದೆ. ವಿವರಗಳನ್ನು ವಾರ್ಷಿಕ ವರದಿಯಲ್ಲಿ ಮುದ್ರಿಸಲಾಗಿದೆ ಹಾಗೂ ಸರ್ವ ಸದಸ್ಯರ ಸಭೆಯ ಅನುಮೋದನೆಗೆ ಸಲ್ಲಿಸಲಾಗಿದೆ.
- ವಿಷಯ 15:** ನಿಧಿಗಳ ವಾಸ್ತವಿಕ ಬಳಕೆ ಈ ಕೆಳಕಂಡಂತಿದೆ.
- ಮರಣ ಪರಿಹಾರ ನಿಧಿಯಿಂದ ಒಟ್ಟು ರೂ. 15,000/- ಗಳನ್ನು ದಿವಂಗತರಾದ ಮೂವರು ಸದಸ್ಯರ ವಾರಸುದಾರರಿಗೆ ನೀಡಲಾಗಿದೆ.
- ಸಾಮಾನ್ಯ ನಿಧಿಯಿಂದ ರೂ. 1,12,385/- ಗಳನ್ನು ಖರ್ಚು ಮಾಡಿದ್ದು ವಿವರಗಳನ್ನು ವಾರ್ಷಿಕ ವರದಿ ಪುಸ್ತಕದಲ್ಲಿ ಮುದ್ರಿಸಲಾಗಿದೆ.
- ಸದಸ್ಯರ ಕ್ಷೇಮಾಭಿವೃದ್ಧಿ ನಿಧಿಯಿಂದ ರೂ. 25,000/- ಗಳನ್ನು ಒಬ್ಬ ಸದಸ್ಯರಿಗೆ ತೀವ್ರ ಅನಾರೋಗ್ಯದ ಚಿಕಿತ್ಸೆಗೆ ಸಹಾಯ ಧನ ನೀಡಲಾಗಿದೆ.
- ಜ್ಯುಬಿಲಿ ಫಂಡ್ : ಬ್ಯಾಂಕಿನ 50ನೇ ವರ್ಷದ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಒಟ್ಟು 45,04,123-00 ಗಳನ್ನು ಈ ನಿಧಿಯಿಂದ ಖರ್ಚು ಮಾಡಲಾಗಿದ್ದು, ಇದರಲ್ಲಿ 30,89,000-00ಗಳನ್ನು ಸದಸ್ಯರಿಗೆ ಸುವರ್ಣ ಮಹೋತ್ಸವದ ನೆನಪಿನ ಕಾಣಿಕೆಯನ್ನಾಗಿ 10 ಹೆಚ್ಚುವರಿ ಷೇರುಗಳ ಮೌಲ್ಯ ರೂ. 1,000-00 ಬ್ಯಾಂಕಿನ ಎಲ್ಲಾ ಅರ್ಹ ಸದಸ್ಯರಿಗೆ ನೀಡಲಾಗಿದೆ.

### ಸೂಚನೆ :

1. ಮಹಾಸಭೆ ಸೂಚನಾ ಪತ್ರಿಕೆಯನ್ನು ಬ್ಯಾಂಕಿನ ಸೂಚನಾ ಫಲಕದಲ್ಲೂ, ಬ್ಯಾಂಕಿನ ವೆಬ್-ಸೈಟ್‌ನಲ್ಲೂ ಹಾಗೂ ಒಂದು ಜನಪ್ರಿಯ ಕನ್ನಡ ದಿನಪತ್ರಿಕೆಯಲ್ಲೂ ಪ್ರಕಟಿಸಲಾಗುವುದು. ಅಲ್ಲದೇ ಪ್ರತಿಯೊಬ್ಬ ಸದಸ್ಯರ ನೋಂದಾಯಿತ ವಿಳಾಸಕ್ಕೆ ತೆರೆದ ಅಂಚೆಯ ಮೂಲಕ ಕಳುಹಿಸಲಾಗುವುದು. ವಿಶೇಷವಾಗಿ ಸರಳ ಮಾಹಿತಿ ಸಂದೇಶ (ಎಸ್.ಎಂ.ಎಸ್) ಮೂಲಕ ಸದಸ್ಯರ ಮೊಬೈಲ್‌ಗೆ ನೇರವಾಗಿ ಸಂದೇಶಗಳನ್ನು ಕಳುಹಿಸಲಾಗುವುದು.
2. ಬ್ಯಾಂಕಿನ ವಾರ್ಷಿಕ ವರದಿಯ ಪುಸ್ತಕವನ್ನು ಬ್ಯಾಂಕಿನ ವ್ಯವಹಾರದ ಸಮಯದಲ್ಲಿ ಪಡೆಯಬೇಕಾಗಿ ವಿನಂತಿ ಮತ್ತು ಬ್ಯಾಂಕಿನ ಲೆಕ್ಕಪರಿಶೋಧನೆಯಾದ ಆರ್ಥಿಕ ತಃಖ್ತೆಗಳನ್ನು ಬ್ಯಾಂಕಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸದಸ್ಯರು ಇದರ ಪ್ರಯೋಜನವನ್ನು ಪಡೆಯಲು ಕೋರಿದೆ.
3. ಬ್ಯಾಂಕಿನ ವಾರ್ಷಿಕ ಸಭೆಯಲ್ಲಿ ವಿಷಯ ಮಂಡಿಸಲು ಇಚ್ಛಿಸುವವರು ವಾರ್ಷಿಕ ಮಹಾಸಭೆಗೆ ಐದು ದಿನಗಳ ಮೊದಲು ಲಿಖಿತ ಪತ್ರದ ಮೂಲಕ ಕಾರ್ಯದರ್ಶಿಯವರಿಗೆ ತಿಳಿಸಬೇಕು ಅಥವಾ e-mail: ho@ashoknagarbank.com ಅಥವಾ ವಾಟ್ಸ್‌ಅಪ್ ನಂಬರ್ 9108510081 ಇದಕ್ಕೆ ಮಾಹಿತಿಗಳನ್ನು ಕಳುಹಿಸಲು ಕೋರಿದೆ.
4. ಡಿವಿಡೆಂಡ್ ಪಡೆಯದೆ ಇರುವ ಸದಸ್ಯರು ಡಿವಿಡೆಂಡನ್ನು ಬ್ಯಾಂಕಿಗೆ ಬಂದು ಪಡೆಯುವುದು. ಮೂರು ವರ್ಷಗಳವರೆಗೂ ಡಿವಿಡೆಂಡ್ ಪಡೆಯದೇ ಇದ್ದ ಪಕ್ಷದಲ್ಲಿ ಅದನ್ನು ಬ್ಯಾಂಕಿನ ಆಪದ್ಧನ ನಿಧಿಗೆ ವರ್ಗಾಯಿಸಲಾಗುವುದು.
5. ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು ತೆರೆಯದೇ ಇರುವ ಸದಸ್ಯರುಗಳು ಕೂಡಲೇ ಉಳಿತಾಯ ಖಾತೆಯನ್ನು ತೆರೆದು ಡಿವಿಡೆಂಡ್ ಮೊಬಲಗನ್ನು ಅವರುಗಳ ಖಾತೆಗೆ ವರ್ಗಾಯಿಸಿಕೊಳ್ಳುವುದು ಮತ್ತು ಈಗಾಗಲೇ ಉಳಿತಾಯ ಅಥವಾ ಚಾಲ್ತಿ ಖಾತೆ ಹೊಂದಿರುವ ಗ್ರಾಹಕರು ತಮ್ಮ ಮೊಬೈಲ್ ಸಂಖ್ಯೆಯನ್ನು ಬ್ಯಾಂಕಿಗೆ ನೀಡಿ ಎಸ್.ಎಂ.ಎಸ್ ಅಲರ್ಟ್‌ಗಳನ್ನು ಪಡೆಯಬಹುದು.
6. ಬ್ಯಾಂಕಿನಲ್ಲಿ ಮರಣ ಪರಿಹಾರ ನಿಧಿಯನ್ನು ಸ್ಥಾಪಿಸಲಾಗಿದೆ. ಸದಸ್ಯರು 300/- ಪಾವತಿಸಿ ಸದಸ್ಯರಾಗಬೇಕು. ಮರಣ ಪರಿಹಾರ ನಿಧಿಯಾಗಿ ರೂ 5000/- ವನ್ನು ಅವರ ಅಧಿಕೃತ ವಾರಸುದಾರರಿಗೆ ನೀಡಲಾಗುವುದು. ಬ್ಯಾಂಕಿನ ಹಲವಾರು ಸದಸ್ಯರು ಈ ಮರಣ ಪರಿಹಾರ ನಿಧಿಗೆ ಸದಸ್ಯರಾಗಿರುವುದಿಲ್ಲ. ಆದುದರಿಂದ ಕಡ್ಡಾಯವಾಗಿ ಈ ಸದಸ್ಯರುಗಳು ಕೂಡಲೇ ಈ ಸದಸ್ಯತ್ವವನ್ನು ಪಡೆದುಕೊಳ್ಳಬೇಕೆಂದು ತಿಳಿಯಬಯಸುತ್ತೇವೆ.

7. 2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.85% ಕ್ಕೂ ಹೆಚ್ಚಿನ ಅಂಕಗಳಿಸಿದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ 75% ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದ ಸದಸ್ಯರ ಮಕ್ಕಳಿಗೆ ಮತ್ತು ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಇದಕ್ಕೆ ಸಂಬಂಧಿಸಿದ ಅರ್ಜಿ ನಮೂನೆಯನ್ನು ಬ್ಯಾಂಕಿನ ವೇಳೆಯಲ್ಲಿ ಪಡೆದು ವಿವರಗಳನ್ನೊಳಗೊಂಡ ಅರ್ಜಿಗಳನ್ನು ವ್ಯವಸ್ಥಾಪಕರಿಗೆ ದಿನಾಂಕ 15.09.2026 ರೊಳಗೆ ಸಲ್ಲಿಸತಕ್ಕದ್ದು. ಅರ್ಹ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಗಳನ್ನು ಅವರವರ ಖಾತೆಗಳಿಗೆ ಜಮಾ ಮಾಡಲಾಗುವುದು. ಅದಕ್ಕೆ ಸಂಬಂಧಪಟ್ಟ ಖಾತೆಗಳ ವಿವರಗಳನ್ನು ನೀಡಲು ಅಥವಾ ಖುದ್ದು ಬ್ಯಾಂಕಿನ ಕೇಂದ್ರ ಕಛೇರಿಯಲ್ಲಿ ಪಡೆಯಲು ಕೋರಿದೆ.
8. ಸದಸ್ಯರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಅರ್ಹ ಸದಸ್ಯರು ಹಾಗೂ ಠೇವಣಿದಾರರು ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿ ಆದಾಯ ತೆರಿಗೆ ಫಾರಂ ನಂ. 121 (15ಜಿ/ಹೆಚ್ ಬದಲಾಗಿ) ಅನ್ನು ತಮ್ಮ ಪಾನ್ ಸಂಖ್ಯೆಯನ್ನು ನಮೂದಿಸಿ ಬ್ಯಾಂಕಿಗೆ ಸಲ್ಲಿಸಿ ಟಿ.ಡಿ.ಎಸ್. ನಿಂದ ವಿನಾಯಿತಿ ಪಡೆದುಕೊಳ್ಳಬಹುದಾಗಿದೆ.
9. ಸದಸ್ಯರುಗಳು ತಮ್ಮ ಖಾತೆಗಳಲ್ಲಿ 10 ವರ್ಷಗಳ ಮೇಲ್ಪಟ್ಟು ವ್ಯವಹಾರವನ್ನು ನಡೆಸದಿದ್ದ ಪಕ್ಷದಲ್ಲಿ ಸದರಿ ಖಾತೆಗಳನ್ನು ನಿಷ್ಕ್ರಿಯ ಖಾತೆಗಳೆಂದು ಪರಿಗಣಿಸಿ ಆ ಖಾತೆಗಳ ಹಣವನ್ನು ಆರ್.ಬಿ.ಐ.ನ DEAF (Depositor Education and Awareness Fund) ಖಾತೆಗೆ ವರ್ಗಾವಣೆಯನ್ನು ಮಾಡಲಾಗುತ್ತಿದ್ದು, ಸದಸ್ಯರು ಬ್ಯಾಂಕ್‌ನಲ್ಲಿ ಅಂತಹ ಖಾತೆಗಳಿದ್ದ ಪಕ್ಷದಲ್ಲಿ, ಹತ್ತಿರದ ಶಾಖೆಗೆ ಭೇಟಿ ನೀಡಿ ಸೂಕ್ತ ದಾಖಲೆಗಳನ್ನು ಒದಗಿಸಿ ಖಾತೆಗಳನ್ನು ಮಾರ್ಪಾಡು ಮಾಡಿಕೊಳ್ಳುವುದು
10. ಸದಸ್ಯರುಗಳು ತಮ್ಮ ಷೇರು ಖಾತೆಗಳಿಗೆ ಹಾಗೂ ಬ್ಯಾಂಕಿನಲ್ಲಿ ನಿರ್ವಹಿಸುತ್ತಿರುವ ಇತರ ಖಾತೆಗಳಿಗೆ ನಾಮಿನಿಗಳನ್ನು ನಿರ್ದೇಶಿಸಲು ಸೂಚಿಸಲಾಗಿರುತ್ತದೆ. ಇತ್ತೀಚಿನ ಆರ್‌ಬಿಐ ನ ನಿರ್ದೇಶನದನ್ವಯ ನಾಮಿನಿಗಳ ಸಂಖ್ಯೆಯನ್ನು ಗರಿಷ್ಠ 4 ವ್ಯಕ್ತಿಗಳಿಗೆ ಮಾಡಲು ಅವಕಾಶವಿದ್ದು, ತಮ್ಮ ಖಾತೆಗಳಿಗೆ ಅವಶ್ಯವಿರುವ ಸೂಕ್ತ ಬದಲಾವಣೆಯನ್ನು ಹತ್ತಿರದ ಶಾಖೆಗಳಲ್ಲಿ ಮಾಡಿಕೊಳ್ಳುವುದು.
11. ಕೇಂದ್ರೀಕೃತ ಕೆ.ವೈ.ಸಿ (ನಿಮ್ಮ ಗ್ರಾಹಕರನ್ನು ತಿಳಿ) (centralized know Your customer) ಮಾಹಿತಿ ಸಂಗ್ರಹಕ್ಕೆ ಕೇಂದ್ರ ಸರ್ಕಾರ ಭಾರತೀಯ ರಿಸರ್ವ್ ಬ್ಯಾಂಕ್ ಕೇಂದ್ರೀಕೃತ ಕೆ.ವೈ.ಸಿ ನಿಯಮಾವಳಿ ರಚಿಸಿದ್ದು ಅದರನ್ವಯ ಗ್ರಾಹಕರ ಮಾಹಿತಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕಾಗಿದ್ದು ಎಲ್ಲಾ ಗ್ರಾಹಕರು ಮತ್ತು ಸದಸ್ಯರು ತಮ್ಮ ಪಾನ್

ಸಂಖ್ಯೆ, ಆಧಾರ್ ಸಂಖ್ಯೆ, ಇತ್ತೀಚಿನ 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಮೊಬೈಲ್ ಸಂಖ್ಯೆಗಳನ್ನು ಬ್ಯಾಂಕಿನಲ್ಲಿರುವ ತಮ್ಮ ಖಾತೆಗಳಿಗೆ ಕಡ್ಡಾಯವಾಗಿ ಒದಗಿಸತಕ್ಕದ್ದು. ತಪ್ಪಿದಲ್ಲಿ ತಮ್ಮ ಖಾತೆಗಳು ನಿಷ್ಕ್ರಿಯವಾಗುತ್ತದೆ.

12. ಆದಾಯ ತೆರಿಗೆ ನಿಯಮ 114 AAA 1962 ನೋಟಿಫಿಕೇಷನ್ ನಂ 15 of 2023, dated 28-03-2023 ಪ್ರಕಾರ ಬ್ಯಾಂಕಿನ ಎಲ್ಲಾ ಗ್ರಾಹಕರು ತಮ್ಮ ಆಧಾರ ಸಂಖ್ಯೆಯನ್ನು ಪಾನ್ ನಂಬರಿಗೆ ಕಲಂ 139 AAA ಪ್ರಕಾರ ಲಿಂಕ್/ ಜೋಡಣೆ ಮಾಡಬೇಕಾಗಿದ್ದು ತಪ್ಪಿದಲ್ಲಿ ಪಾನ್ ನಂಬರ್ ನಿಷ್ಕ್ರಿಯವಾಗುತ್ತದೆ. ಇದರ ಪರಿಣಾಮ ಗ್ರಾಹಕರು ಫಾರಂ 121 ನೀಡಲು ಬರುವುದಿಲ್ಲ. ಈಗಾಗಲೇ ಫಾರಂ 121 ನೀಡಿದ ಸದಸ್ಯರುಗಳ ಫಾರಂ 121 ಗಳು ಸಹ ಮಾನ್ಯವಾಗುವುದಿಲ್ಲ. ಮತ್ತು ನೇರವಾಗಿ ಟಿ.ಡಿ.ಎಸ್ ಅನ್ನು 20% ಕಡಿತಗೊಳಿಸಲಾಗುವುದು. ಈಗಾಗಲೇ 10% ಟಿ.ಡಿ.ಎಸ್ ಪಾವತಿಸುತ್ತಿರುವ ಸದಸ್ಯರುಗಳು ಸಹ ಆಧಾರ್ ಲಿಂಕ್ ಮಾಡಿಸಿಕೊಳ್ಳುವುದು ಸೂಕ್ತ. ತಪ್ಪಿದಲ್ಲಿ 20% ಟಿ.ಡಿ.ಎಸ್ ಅನ್ನು ಕಡಿತಗೊಳಿಸಲಾಗುವುದು. ಆದ್ದರಿಂದ ಸದಸ್ಯರುಗಳು ಇದರಿಂದ ಆಗುವ ಅನಾನುಕೂಲಗಳನ್ನು ತಪ್ಪಿಸಿಕೊಳ್ಳಲು ತಪ್ಪದೇ ತಮ್ಮ ಆಧಾರ್ ಸಂಖ್ಯೆಯನ್ನು ಪಾನ್ ನಂಬರ್‌ಗೆ ಲಿಂಕ್/ಜೋಡಿಸಿಕೊಳ್ಳಲು ತಮ್ಮಲ್ಲಿ ಮನವಿ.
13. ಸ್ಥಿರಾಸ್ತಿ ಅಡಮಾನ ಸಾಲ ಪಡೆದ ಸದಸ್ಯರು ತಮ್ಮ ಸ್ಥಿರಾಸ್ತಿಗೆ ಸಂಬಂಧಪಟ್ಟ ಇ-ಖಾತಾ, ಆಸ್ತಿ ತೆರಿಗೆ ಪತ್ರ ಮತ್ತು ಋಣಭಾರ ಪತ್ರವನ್ನು ಪ್ರತೀವರ್ಷ ಎಪ್ರಿಲ್ ತಿಂಗಳಿನಲ್ಲಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.

**ಬ್ಯಾಂಕಿನ ಕಛೇರಿ ವ್ಯವಹಾರದ ವೇಳೆ :**

**ಸೋಮವಾರದಿಂದ ಶನಿವಾರದವರೆಗೆ :**

ಬೆಳಿಗ್ಗೆ : 10-00 ರಿಂದ ಮಧ್ಯಾಹ್ನ 1-30

ಮಧ್ಯಾಹ್ನ : 2-00 ರಿಂದ ಸಂಜೆ 5-30 ರವರೆಗೆ

**ರಜಾ ದಿನಗಳು :**

ಪ್ರತೀ ಭಾನುವಾರದ ಜೊತೆಗೆ ತಿಂಗಳ 2ನೇ ಮತ್ತು 4ನೇ ಶನಿವಾರಗಳು.

### ನಮ್ಮ ಮೌಲ್ಯವರ್ಧಿತ ಸೇವೆಗಳು

- ❖ ಯಾವುದೇ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸಮಾನವಾದ ಸೌಲಭ್ಯಗಳನ್ನು ಗ್ರಾಹಕರಿಗೆ ನೀಡುವುದು.
- ❖ ಉಳಿತಾಯ ಖಾತೆ, ಚಾಲ್ತಿ ಖಾತೆ, ಆವರ್ತಕ ಠೇವಣಿ ಸೌಲಭ್ಯಗಳು
- ❖ ಲಾಕರ್ ಸೌಲಭ್ಯಗಳು ಲಭ್ಯವಿದೆ.
- ❖ ಡಿಮ್ಯಾಂಡ್ ಡ್ರಾಫ್ಟ್ , ಬ್ಯಾಂಕರ್ಸ್ ಚೆಕ್, ಪೇ ಆರ್ಡರ್ಸ್, NEFT/RTGS ಮೂಲಕ ಹಣ ವರ್ಗಾವಣೆ
- ❖ ಪಿಒಎಸ್ (ಪಾಯಿಂಟ್ ಆಫ್ ಸೇಲ್) ಸ್ಟ್ರೈಪಿಂಗ್ ಯಂತ್ರಗಳನ್ನು ಚಾಲ್ತಿ ಖಾತೆದಾರರಿಗೆ ನೀಡಲಾಗುತ್ತದೆ.
- ❖ ರುಪೇ ಕಾರ್ಡ್, ಕ್ಯೂಆರ್ ಕೋಡ್ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲಾಗಿದೆ.
- ❖ ಮೊಬೈಲ್ ಬ್ಯಾಂಕಿಂಗ್ ಸೇವೆಗಳು (ವೀಕ್ಷಣೆಗೆ ಮಾತ್ರ).

### ಠೇವಣಾತಿಗಳ ಮೇಲಿನ ಬಡ್ಡಿ ದರ

| ಅವಧಿ                           | ಸಾಮಾನ್ಯ ನಾಗರಿಕರಿಗೆ | ಹಿರಿಯ ನಾಗರಿಕರಿಗೆ |
|--------------------------------|--------------------|------------------|
| 31 ದಿನಗಳಿಂದ 90 ದಿನಗಳು          | 5.00               | 5.00             |
| 91 ದಿನಗಳಿಂದ 180 ದಿನಗಳು         | 5.50               | 5.50             |
| 181 ದಿನಗಳಿಂದ 365 ದಿನಗಳು        | 6.25               | 6.75             |
| 1 ವರ್ಷದ ಮೇಲ್ಪಟ್ಟು 2 ವರ್ಷದವರೆಗೆ | 7.00               | 7.50             |
| 2 ವರ್ಷದ ಮೇಲ್ಪಟ್ಟು 3 ವರ್ಷದವರೆಗೆ | 7.50               | 8.00             |
| 3 ವರ್ಷದ ಮೇಲ್ಪಟ್ಟು 5 ವರ್ಷದವರೆಗೆ | 7.25               | 7.75             |

- ಚಿನ್ನಾಭರಣಗಳ ಮೇಲಿನ ಸಾಲ ರೂ 30 ಲಕ್ಷಗಳವರೆಗೆ
- ಮನೆ ಖರೀದಿ/ ನಿರ್ಮಾಣ ಸಾಲ ರೂ 140 ಲಕ್ಷಗಳವರೆಗೆ
- ಶೈಕ್ಷಣಿಕ ಸಾಲ ರೂ 20 ಲಕ್ಷಗಳವರೆಗೆ
- ಅಡಮಾನ/ಮೀರಳತೆ ಸಾಲ ರೂ 300 ಲಕ್ಷಗಳವರೆಗೆ
- ವ್ಯಾಪಾರ ಸಮೂಹ ಸಂಸ್ಥೆಗಳ ಮೇಲಿನ ಸಾಲ ರೂ 525 ಲಕ್ಷಗಳವರೆಗೆ.
- ವಾಹನ ಸಾಲ ರೂ 15 ಲಕ್ಷಗಳವರೆಗೆ
- ಜಂಟಿ ಸಾಲ ರೂ 1 ಲಕ್ಷಗಳವರೆಗೆ
- ಎಲ್ ಐ ಸಿ/ ಕಿಸಾನ್ ವಿಕಾಸ್ ಬಾಂಡ್‌ಗಳ ಮೇಲಿನ ಸಾಲ ರೂ 5 ಲಕ್ಷಗಳವರೆಗೆ.

ನಮ್ಮ ಗ್ರಾಹಕರ ಅಗತ್ಯತೆಗಳ ಆಧಾರದ ಮೇಲೆ ಕಡಿಮೆ ಸಮಯದಲ್ಲಿ ಸಾಲಗಳನ್ನು ಮಂಜೂರು ಮಾಡಿ ವಿತರಿಸಲಾಗುತ್ತದೆ.

## ಅಶೋಕನಗರ ಸಹಕಾರ ಬ್ಯಾಂಕ್ ನಿಯಮಿತ

ನಂ 1380/ಬಿ, 6ನೇ ಅಡ್ಡರಸ್ತೆ, ಅಶೋಕನಗರ, ಬನಶಂಕರಿ 1 ನೇ ಹಂತ,  
2 ನೇ ಬ್ಲಾಕ್, ಬೆಂಗಳೂರು-560 050

### ಉಪನಿಯಮಗಳ ತಿದ್ದುಪಡಿ ವಿವರ - 2026

| ಬೈಲಾ ಕ್ರಮ ಸಂಖ್ಯೆ | ಹಾಲಿ ಬೈಲಾ                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                               | ತಿದ್ದುಪಡಿಯಾದ ಬೈಲಾ                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                       | ತಿದ್ದುಪಡಿಗೆ ಕಾರಣಗಳು                                                                                     |
|------------------|-------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|-----------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|---------------------------------------------------------------------------------------------------------|
| 3                | ಬ್ಯಾಂಕಿನ ಕಾರ್ಯಕ್ಷೇತ್ರದ ವ್ಯಾಪ್ತಿ :<br>ಬ್ಯಾಂಕಿನ ಕಾರ್ಯಕ್ಷೇತ್ರದ ವ್ಯಾಪ್ತಿಯು ಬೆಂಗಳೂರು ನಗರ ಮತ್ತು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಪ್ರದೇಶಕ್ಕೆ ಸೀಮಿತವಾಗಿರತಕ್ಕದ್ದು.                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                 | ಬ್ಯಾಂಕಿನ ಕಾರ್ಯಕ್ಷೇತ್ರದ ವ್ಯಾಪ್ತಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಹಾಗೂ ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಪ್ರದೇಶ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ಸೀಮಿತವಾಗಿರುತ್ತದೆ. (ಉತ್ತರ ವಲಯ, ದಕ್ಷಿಣ ವಲಯ, ಪೂರ್ವ ವಲಯ, ದಕ್ಷಿಣ ಪೂರ್ವವಲಯ, ಪಶ್ಚಿಮ ವಲಯ)                                                                                                                                                                                                                                                                                                                                                                                                                                                                                                                                                                                                                              | ಕಾರ್ಯಕ್ಷೇತ್ರ ವಿಸ್ತರಿಸುವ ಉದ್ದೇಶದಿಂದ                                                                      |
| 4                | <p>(28) “ಡೆಲಿಗೇಟ್” ಎಂದರೆ, ಮಹಾಸಭೆಯಲ್ಲಿ ಭಾಗವಹಿಸುವ ಮತ್ತು ಮತಚಲಾಯಿಸುವ ಅಧಿಕಾರದೊಂದಿಗೆ ಇತರ ಸಹಕಾರ ಸಂಘಗಳಲ್ಲಿ ಆ ಸಹಕಾರ ಸಂಘವನ್ನು ಪ್ರತಿನಿಧಿಸಲು ಮತ್ತು ಆತ ಪ್ರತಿನಿಧಿ ಎಂದು ಯಾವುದಕ್ಕೆ ನೇಮಕವಾಗಿರುವನೋ ಆ ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಅನುಮೋದಿಸಲು ಅಥವಾ ಬೆಂಬಲಿಸಲು ಮಂಡಳಿಯಿಂದ ನೇಮಕವಾದ ಸಹಕಾರ ಸಂಘದ “ನಿರ್ದೇಶಕ.”</p> <p>29) “ಸಹಕಾರ ಚುನಾವಣಾ ಪ್ರಾಧಿಕಾರ” ಎಂದರೆ, ಬ್ಯಾಂಕಿನ ಎಲ್ಲಾ ಚುನಾವಣೆಗಳನ್ನು ನಡೆಸುವ ಮತ್ತು ತತ್ಸಂಬಂಧದ ಮತದಾರರ ಪಟ್ಟಿ ತಯಾರಿಸುವ ನಿಹಿತವಾದ ಅಧಿಕಾರವನ್ನುಳ್ಳ ಕಾಯ್ದೆಯಡಿಯಲ್ಲಿ ರಚಿತವಾದ ಸಹಕಾರ ಚುನಾವಣಾ ಪ್ರಾಧಿಕಾರ.</p> <p>(31) “ರಿಟರ್ನಿಂಗ್ ಅಧಿಕಾರಿ” ಎಂದರೆ, ಯಾವುದೇ ಸಹಕಾರ ಸಂಘದ ಪ್ರತಿನಿಧಿಗಳ ಚುನಾವಣೆ ಅಥವಾ ನಿರ್ದೇಶಕರ ಸಾಮಾನ್ಯ ಚುನಾವಣೆ ಅಥವಾ ಪದಾಧಿಕಾರಿಗಳ ಚುನಾವಣೆಯನ್ನು ಪ್ರತಿನಿಧಿಯ ಅಥವಾ ನಿರ್ದೇಶಕನ ಅಥವಾ ಪದಾಧಿಕಾರಿಯ ಪದದಲ್ಲಿ ಉಂಟಾಗುವ ಯಾವುದೇ ಆಕಸ್ಮಿಕ ಖಾಲಿ ಸ್ಥಾನವನ್ನು ಭರ್ತಿ ಮಾಡಲು ನಡೆಸುವ ಚುನಾವಣೆಯನ್ನೂ ಒಳಗೊಂಡಂತೆ ನಡೆಸಲು ಬ್ಯಾಂಕಿನ ಕಾರ್ಯಕ್ಷೇತ್ರದ ನಿಬಂಧಕರನ್ನು ಹೊರತುಪಡಿಸಿ, ಸಹಕಾರ ಚುನಾವಣಾ ಪ್ರಾಧಿಕಾರದಿಂದ ರಿಟರ್ನಿಂಗ್ ಅಧಿಕಾರಿ ಎಂದು ನೇಮಿಸಲ್ಪಟ್ಟ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಒಬ್ಬ ಅಧಿಕಾರಿ. ಇದು ರಿಟರ್ನಿಂಗ್ ಅಧಿಕಾರಿಯ ಯಾವುದೇ ಪ್ರಕಾರ್ಯಗಳನ್ನು ನಿರ್ವಹಿಸಲು ನೇಮಿಸಲ್ಪಟ್ಟ ಒಬ್ಬ ಸಹಾಯಕ ರಿಟರ್ನಿಂಗ್ ಅಧಿಕಾರಿಯನ್ನು ಒಳಗೊಳ್ಳುತ್ತದೆ.</p> | <p>(28) “ಡೆಲಿಗೇಟ್” ಎಂದರೆ, ಮಹಾಸಭೆಯಲ್ಲಿ ಭಾಗವಹಿಸುವ ಮತ್ತು ಮತಚಲಾಯಿಸುವ ಅಧಿಕಾರದೊಂದಿಗೆ ಇತರ ಸಹಕಾರ ಸಂಘಗಳಲ್ಲಿ ಆ ಸಹಕಾರ ಸಂಘವನ್ನು ಪ್ರತಿನಿಧಿಸಲು ಮತ್ತು ಆತ ಪ್ರತಿನಿಧಿ ಎಂದು ಯಾವುದಕ್ಕೆ ನೇಮಕವಾಗಿರುವನೋ ಆ ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಅನುಮೋದಿಸಲು ಅಥವಾ ಬೆಂಬಲಿಸಲು ಮಂಡಳಿಯಿಂದ ನೇಮಕವಾದ ಸಹಕಾರ ಸಂಘದ “ಸದಸ್ಯ”.</p> <p>29) “ಸಹಕಾರ ಚುನಾವಣಾ ವಿಭಾಗ” ಎಂದರೆ, ಬ್ಯಾಂಕಿನ ಎಲ್ಲಾ ಚುನಾವಣೆಗಳನ್ನು ನಡೆಸುವ ಮತ್ತು ತತ್ಸಂಬಂಧದ ಮತದಾರರ ಪಟ್ಟಿ ತಯಾರಿಸುವ ನಿಹಿತವಾದ ಅಧಿಕಾರವನ್ನುಳ್ಳ ಕಾಯ್ದೆಯಡಿಯಲ್ಲಿ ರಚಿತವಾದ ಸಹಕಾರ ಚುನಾವಣಾ ವಿಭಾಗ.</p> <p>(31) “ರಿಟರ್ನಿಂಗ್ ಅಧಿಕಾರಿ” ಎಂದರೆ, ಯಾವುದೇ ಸಹಕಾರ ಸಂಘದ ಪ್ರತಿನಿಧಿಗಳ ಚುನಾವಣೆ ಅಥವಾ ನಿರ್ದೇಶಕರ ಸಾಮಾನ್ಯ ಚುನಾವಣೆ ನಡೆಸಲು ಬ್ಯಾಂಕಿನ ಕಾರ್ಯಕ್ಷೇತ್ರದ ನಿಬಂಧಕರನ್ನು ಹೊರತುಪಡಿಸಿ, ಸಹಕಾರ ಚುನಾವಣಾ ವಿಭಾಗದಿಂದ ರಿಟರ್ನಿಂಗ್ ಅಧಿಕಾರಿ ಎಂದು ನೇಮಿಸಲ್ಪಟ್ಟ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಒಬ್ಬ ಅಧಿಕಾರಿ. ಇದು ರಿಟರ್ನಿಂಗ್ ಅಧಿಕಾರಿಯ ಯಾವುದೇ ಪ್ರಕಾರ್ಯಗಳನ್ನು ನಿರ್ವಹಿಸಲು ನೇಮಿಸಲ್ಪಟ್ಟ ಒಬ್ಬ ಸಹಾಯಕ ರಿಟರ್ನಿಂಗ್ ಅಧಿಕಾರಿಯನ್ನು ಒಳಗೊಳ್ಳುತ್ತದೆ.</p> | <p>ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025</p> <p>ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025</p> |

| ಬೈಲಾ ಕ್ರಮ ಸಂಖ್ಯೆ | ಹಾಲಿ ಬೈಲಾ                                                                                                                                                                                                                                                                                                                                                                                                                                                                                                           | ತಿದ್ದುಪಡಿಯಾದ ಬೈಲಾ                                                                                                                                                                                                                                                                                                                                                                                                                                                          | ತಿದ್ದುಪಡಿಗೆ ಕಾರಣಗಳು                                    |
|------------------|---------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|----------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|--------------------------------------------------------|
| 5                | <p><b>ಬ್ಯಾಂಕಿನ ಧೈಯ ಮತ್ತು ಉದ್ದೇಶಗಳು:</b></p> <p>(9) ಬ್ಯಾಂಕಿನ ಹೆಚ್ಚುವರಿ ಸಂಪನ್ಮೂಲಗಳನ್ನು ಸರ್ಕಾರದ ಪ್ರಾಮಿಸರಿ ನೋಟುಗಳಲ್ಲಿ, ಋಣಪತ್ರಗಳಲ್ಲಿ, ಷೇರುಗಳಲ್ಲಿ ಮತ್ತು ಸರ್ಕಾರದ ಖಾತರಿ ಹೊಂದಿದ ಸಹಕಾರ ಸಂಘಗಳ ಸಾಲ ಪತ್ರಗಳಲ್ಲಿ ಮತ್ತು ಕಾಯ್ದೆಯ ಕಲಂ 58ರ ಅನ್ವಯ ಇತರ ಸಂಸ್ಥೆಗಳಲ್ಲಿ ತೊಡಗಿಸುವುದು.</p>                                                                                                                                                                                                                                                     | <p><b>ಬ್ಯಾಂಕಿನ ಧೈಯ ಮತ್ತು ಉದ್ದೇಶಗಳು:</b></p> <p>(9) ಬ್ಯಾಂಕಿನ ಹೆಚ್ಚುವರಿ ಸಂಪನ್ಮೂಲಗಳನ್ನು ಸರ್ಕಾರದ ಪ್ರಾಮಿಸರಿ ನೋಟುಗಳಲ್ಲಿ, ಋಣಪತ್ರಗಳಲ್ಲಿ, ಷೇರುಗಳಲ್ಲಿ ಮತ್ತು ಸರ್ಕಾರದ ಖಾತರಿ ಹೊಂದಿದ ಸಹಕಾರ ಸಂಘಗಳ ಸಾಲ ಪತ್ರಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನವರ ನಿರ್ದೇಶನಗಳ ರೀತ್ಯಾ ಮ್ಯೂಚುವಲ್ ಫಂಡ್ (Debt related Mutual Fund) ಗಳಲ್ಲಿ ಮತ್ತು ಕಾಯ್ದೆಯ ಕಲಂ 58ರ ಅನ್ವಯ ಇತರ ಸಂಸ್ಥೆಗಳಲ್ಲಿ ತೊಡಗಿಸುವುದು.</p>                                                                                                              | <p>ಬ್ಯಾಂಕಿನ ಹೆಚ್ಚುವರಿ ಹಣವನ್ನು ಹೊಡೆಕೆ ಮಾಡುವ ಸಲುವಾಗಿ</p> |
| 11               | <p><b>ಷೇರು ಹಣಕಾಸು ಅರ್ಜಿ</b></p> <p>ಷೇರು ಪಡೆಯಲು ಅರ್ಜಿಯನ್ನು ಲಿಖಿತ ಮೂಲಕ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕನಿಗೆ ಸಲ್ಲಿಸತಕ್ಕದ್ದು. ಅಂತಹ ಅರ್ಜಿಯ ಸಹಿತ ಕನಿಷ್ಠ ಹತ್ತು ಷೇರುಗಳ ಪೂರ್ಣ ಮಾಲ್ಯದೊಂದಿಗೆ ಪ್ರತಿ ಷೇರಿಗೆ ಹತ್ತು ರೂಪಾಯಿ ಗಳಂತೆ ಷೇರು ಶುಲ್ಕವನ್ನು ಮತ್ತು ಇಪ್ಪತ್ತೈದು ರೂಪಾಯಿಗಳ ಪ್ರವೇಶ ಧನವನ್ನು ಪಾವತಿಸತಕ್ಕದ್ದು. ಅಂಥ ಷೇರು ಅರ್ಜಿಯನ್ನು ಮಂಡಲಿಯು ಅದು ಸ್ವೀಕೃತವಾದ ಎರಡು ತಿಂಗಳೊಳಗೆ ಇತ್ಯರ್ಥ ಗೊಳಿಸತಕ್ಕದ್ದು.</p>                                                                                                                                         | <p><b>ಷೇರು ಹಣಕಾಸು ಅರ್ಜಿ</b></p> <p>ಷೇರು ಪಡೆಯಲು ಅರ್ಜಿಯನ್ನು ಲಿಖಿತ ಮೂಲಕ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕನಿಗೆ ಸಲ್ಲಿಸತಕ್ಕದ್ದು. ಅಂತಹ ಅರ್ಜಿಯ ಸಹಿತ ಕನಿಷ್ಠ ಹತ್ತು ಷೇರುಗಳ ಪೂರ್ಣ ಮಾಲ್ಯದೊಂದಿಗೆ ಪ್ರತಿ ಷೇರಿಗೆ ಐದು ರೂಪಾಯಿಗಳಂತೆ ಷೇರು ಶುಲ್ಕವನ್ನು ಮತ್ತು ನೂರು ರೂಪಾಯಿಗಳ ಪ್ರವೇಶ ಧನವನ್ನು ಪಾವತಿಸತಕ್ಕದ್ದು. ಅಂಥ ಷೇರು ಅರ್ಜಿಯನ್ನು ಮಂಡಲಿಯು ಅದು ಸ್ವೀಕೃತವಾದ ಎರಡು ತಿಂಗಳೊಳಗೆ ಇತ್ಯರ್ಥ ಗೊಳಿಸತಕ್ಕದ್ದು.</p>                                                                                                         | <p>ಷೇರು ಬಂಡವಾಳವನ್ನು ಹೆಚ್ಚಿಸುವ ಸಲುವಾಗಿ</p>              |
| 20               | <p><b>ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳು ಅಥವಾ ಸೌಲಭ್ಯಗಳು:</b></p> <p>(1) ಬ್ಯಾಂಕು ಒದಗಿಸುವಂತೆ ಪ್ರತಿ ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳ ಅಥವಾ ಸೌಲಭ್ಯಗಳ ಪ್ರಮಾಣವು ಕೆಳಗಿನಂತಿರತಕ್ಕದ್ದು -</p> <p>(ii) ಸದಸ್ಯನು ಹೊಂದಿರತಕ್ಕ ಕನಿಷ್ಠ ಠೇವಣಿ ಯು ಎರಡು ಸಾವಿರದ ಐದು ನೂರು ರೂಪಾಯಿಗಳು; ಅಥವಾ ಸದಸ್ಯನು ಸಾಲ ಪಡೆಯಲು ಅಗತ್ಯವಿದ್ದಲ್ಲಿ, ಬ್ಯಾಂಕು ನಿರ್ಧರಿಸಿದ ಮಿತಿಗೆ ಒಳಪಟ್ಟು ಸದಸ್ಯನ ಕೋರಿಕೆಯ ಮೊತ್ತ ಅಥವಾ</p> <p>(iii) ಸದಸ್ಯನು ತನ್ನ ಚಾಲ್ತಿ ಖಾತೆ ಅಥವಾ ಉಳಿತಾಯ ಖಾತೆಯಲ್ಲಿ ವರ್ಷದಲ್ಲಿ ನಡೆಸಬೇಕಾದ ಕನಿಷ್ಠ ಬ್ಯಾಂಕಿಂಗ್ ವ್ಯವಹಾರಗಳ ಸಂಖ್ಯೆಯು ನಾಲ್ಕು ಇರತಕ್ಕದ್ದು.</p> | <p><b>ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳು ಅಥವಾ ಸೌಲಭ್ಯಗಳು:</b></p> <p>(1) ಬ್ಯಾಂಕು ಒದಗಿಸುವಂತೆ ಪ್ರತಿ ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳ ಅಥವಾ ಸೌಲಭ್ಯಗಳ ಪ್ರಮಾಣವು ಕೆಳಗಿನಂತಿರತಕ್ಕದ್ದು -</p> <p>(ii) ಸದಸ್ಯನು ಹೊಂದಿರತಕ್ಕ ಕನಿಷ್ಠ ಠೇವಣಿಯು ಎರಡು ಸಾವಿರದ ಐದು ನೂರು ರೂಪಾಯಿಗಳು; ಅಥವಾ ಸದಸ್ಯನು ಸಾಲ ಪಡೆಯಲು ಅಗತ್ಯವಿದ್ದಲ್ಲಿ, ಬ್ಯಾಂಕು ನಿರ್ಧರಿಸಿದ ಮಿತಿಗೆ ಒಳಪಟ್ಟು ಸದಸ್ಯನಿಗೆ ಮಂಜೂರಾದ ಮೊತ್ತ ಅಥವಾ</p> <p>(iii) ಸದಸ್ಯನು ಕನಿಷ್ಠ ಠೇವಣಿಯೊಂದಿಗೆ ಸಕ್ರಿಯ ಚಾಲ್ತಿ ಖಾತೆ ಅಥವಾ ಉಳಿತಾಯ ಖಾತೆ ಹೊಂದಿರತಕ್ಕದ್ದು.</p> | <p>ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025</p>    |
| 44               | <p><b>ಮತ ನೀಡಿಕೆ :</b></p> <p>(5) ಈ ಕೆಳಕಂಡ ಸದಸ್ಯರಿಗೆ ಬ್ಯಾಂಕಿನ ಸಾಮಾನ್ಯ ಸಭೆಯಲ್ಲಿ/ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕಿರುವುದಿಲ್ಲ:</p>                                                                                                                                                                                                                                                                                                                                                                                          | <p><b>ಮತ ನೀಡಿಕೆ :</b></p> <p>(5) ಈ ಕೆಳಕಂಡ ಸದಸ್ಯರಿಗೆ ಬ್ಯಾಂಕಿನ ಸಾಮಾನ್ಯ ಸಭೆಯಲ್ಲಿ/ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕಿರುವುದಿಲ್ಲ:</p>                                                                                                                                                                                                                                                                                                                                                 | <p>ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025</p>    |

| ಬೈಲಾ ಕ್ರಮ ಸಂಖ್ಯೆ | ಹಾಲಿ ಬೈಲಾ                                                                                                                                                                                                                                                                                                                                                                                                                                                                                                                                                                              | ತಿದ್ದುಪಡಿಯಾದ ಬೈಲಾ                                                                                                                                                                                                                                                                                                                                                                                                                                                                                                                                                                      | ತಿದ್ದುಪಡಿಗೆ ಕಾರಣಗಳು                          |
|------------------|----------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|----------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|----------------------------------------------|
|                  | <p>(ಇ) ಯುಕ್ತವಾಗಿ ತಿಳಿಸಲಾದ ಕಳೆದ 5 ಸಾಮಾನ್ಯ ಸಭೆಗಳ ಪೈಕಿ ಮೂರು ಸಾಮಾನ್ಯ ಸಭೆಗಳಿಗೆ ಹಾಜರಾಗಲು ತಪ್ಪುವ ಸದಸ್ಯರಿಗೆ ಒಂದು ವರ್ಷಗಳವರೆಗೆ ಮತ ಚಲಾಯಿಸುವ ಹಕ್ಕು ಇರುವುದಿಲ್ಲ.</p> <p>(3) ಯಾವುದೇ ಸುಸ್ಥಿರ ಸದಸ್ಯನಿಗೆ ಮತ ನೀಡುವ ಹಕ್ಕು ಇರತಕ್ಕದ್ದಲ್ಲ. ಸಾಮಾನ್ಯ ಸಭೆಯ / ಚುನಾವಣೆಯ ದಿನಾಂಕದಿಂದ ಕನಿಷ್ಠ 50 ದಿನಗಳ ಮುಂಚೆ ಬ್ಯಾಂಕಿಗೆ ಬರಬೇಕಿರುವ ಯಾವುದೇ ತರಹದ ಸುಸ್ಥಿರ ಸಭೆಯನ್ನು / ಇನ್ನಾವುದೇ ಬಾಕಿಯನ್ನು ತೀರುವಳಿ ಮಾಡಲು ನೋಟೀಸನ್ನು ಕೊಟ್ಟು ಅಂತಹ ಸದಸ್ಯನು ಸಭಾ / ಚುನಾವಣಾ ದಿನಾಂಕದಿಂದ ಕನಿಷ್ಠ 30 ದಿನಗಳಿಗೆ ಮುಂಚಿತವಾಗಿ ಅಂತಹ ಬಾಕಿಯನ್ನು ಪಾವತಿ ಮಾಡಲು ತಪ್ಪಿದಲ್ಲಿ, ಅಂತಹ ಬಾಕಿದಾರನು ಸುಸ್ಥಿರವೆಂದು ಪರಿಗಣಿಸತಕ್ಕದ್ದು ಮತ್ತು ಅವನಿಗೆ ಓಟು ಮಾಡುವ ಹಕ್ಕು ಇರುವುದಿಲ್ಲ;</p> | <p>(ಇ) ಯುಕ್ತವಾಗಿ ತಿಳಿಸಲಾದ ಕಳೆದ 5 ಸಾಮಾನ್ಯ ಸಭೆಗಳ ಪೈಕಿ ಎರಡು ಸಾಮಾನ್ಯ ಸಭೆಗಳಿಗೆ ಹಾಜರಾಗಲು ತಪ್ಪುವ ಸದಸ್ಯರಿಗೆ ಒಂದು ವರ್ಷಗಳವರೆಗೆ ಮತ ಚಲಾಯಿಸುವ ಹಕ್ಕು ಇರುವುದಿಲ್ಲ.</p> <p>(3) ಯಾವುದೇ ಸುಸ್ಥಿರ ಸದಸ್ಯನಿಗೆ ಮತ ನೀಡುವ ಹಕ್ಕು ಇರತಕ್ಕದ್ದಲ್ಲ. ಸಾಮಾನ್ಯ ಸಭೆಯ / ಚುನಾವಣೆಯ ದಿನಾಂಕದಿಂದ ಕನಿಷ್ಠ 30 ದಿನಗಳ ಮುಂಚೆ ಬ್ಯಾಂಕಿಗೆ ಬರಬೇಕಿರುವ ಯಾವುದೇ ತರಹದ ಸುಸ್ಥಿರ ಸಭೆಯನ್ನು / ಇನ್ನಾವುದೇ ಬಾಕಿಯನ್ನು ತೀರುವಳಿ ಮಾಡಲು ನೋಟೀಸನ್ನು ಕೊಟ್ಟು ಅಂತಹ ಸದಸ್ಯನು ಸಭಾ / ಚುನಾವಣಾ ದಿನಾಂಕದಿಂದ ಕನಿಷ್ಠ 20 ದಿನಗಳಿಗೆ ಮುಂಚಿತವಾಗಿ ಅಂತಹ ಬಾಕಿಯನ್ನು ಪಾವತಿ ಮಾಡಲು ತಪ್ಪಿದಲ್ಲಿ, ಅಂತಹ ಬಾಕಿದಾರನು ಸುಸ್ಥಿರವೆಂದು ಪರಿಗಣಿಸತಕ್ಕದ್ದು ಮತ್ತು ಅವನಿಗೆ ಓಟು ಮಾಡುವ ಹಕ್ಕು ಇರುವುದಿಲ್ಲ.</p> |                                              |
| 47               | <p><b>ಮಂಡಲಿಯ ರಚನೆ</b></p> <p>(1) ಬ್ಯಾಂಕಿನ ವ್ಯವಸ್ಥಾಪನೆಯ ಅಧಿಕಾರವು ಕಾಯ್ದೆ, ನಿಯಮ ಮತ್ತು ಉಪವಿಧಿಗಳಿಗೆ ಅನುಗುಣವಾಗಿ ರಚಿಸಲಾದ 14 ಜನ ನಿರ್ದೇಶಕರನ್ನೊಳಗೊಂಡ ಮಂಡಲಿಗೆ ಇರತಕ್ಕದ್ದು. ಇವುಗಳಲ್ಲಿ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದ ಸದಸ್ಯರಿಗೆ ಒಂದು ಸ್ಥಾನವನ್ನು ಪರಿಶಿಷ್ಟ ವರ್ಗಗಳಿಗೆ ಸೇರಿದ ಸದಸ್ಯರಿಗೆ, ಎರಡು ಸ್ಥಾನಗಳನ್ನು ಮಹಿಳಾ ವರ್ಗದ ಸದಸ್ಯರಿಗೆ ಮತ್ತು ಎರಡು ಸ್ಥಾನಗಳನ್ನು ಹಿಂದುಳಿದ ವರ್ಗಗಳಿಗೆ ಸೇರಿದ ಸದಸ್ಯರಿಗೆ ಮೀಸಲಿರಿಸತಕ್ಕದ್ದು.</p>                                                                                                                                                                                    | <p><b>ಮಂಡಲಿಯ ರಚನೆ</b></p> <p>(1) ಬ್ಯಾಂಕಿನ ವ್ಯವಸ್ಥಾಪನೆಯ ಅಧಿಕಾರವು ಕಾಯ್ದೆ, ನಿಯಮ ಮತ್ತು ಉಪವಿಧಿಗಳಿಗೆ ಅನುಗುಣವಾಗಿ ರಚಿಸಲಾದ 15 ಜನ ನಿರ್ದೇಶಕರನ್ನೊಳಗೊಂಡ ಮಂಡಲಿಗೆ ಇರತಕ್ಕದ್ದು. ಇವುಗಳಲ್ಲಿ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದ ಸದಸ್ಯರಿಗೆ ಒಂದು ಸ್ಥಾನವನ್ನು ಪರಿಶಿಷ್ಟ ವರ್ಗಗಳಿಗೆ ಸೇರಿದ ಸದಸ್ಯರಿಗೆ, ಎರಡು ಸ್ಥಾನಗಳನ್ನು ಮಹಿಳಾ ವರ್ಗದ ಸದಸ್ಯರಿಗೆ ಮತ್ತು ಎರಡು ಸ್ಥಾನಗಳನ್ನು ಹಿಂದುಳಿದ ವರ್ಗಗಳಿಗೆ ಸೇರಿದ ಸದಸ್ಯರಿಗೆ ಮೀಸಲಿರಿಸತಕ್ಕದ್ದು.</p>                                                                                                                                                                                    | ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025 |
| 49               | <p><b>ಮಂಡಲಿಯ ನಿರ್ದೇಶಕರ ಚುನಾವಣೆ:</b></p> <p>(2) ಬ್ಯಾಂಕಿನ ಮಂಡಲಿಯು -</p> <p>(ಬಿ) ಮರಣ, ರಾಜೀನಾಮೆ, ಅನರ್ಹತೆ ಇತ್ಯಾದಿ ಯಾವುದೇ ಕಾರಣದಿಂದ ಪ್ರತಿನಿಧಿಯ ಅಥವಾ ನಿರ್ದೇಶಕನ ಪದದಲ್ಲಿ ಅಥವಾ ಪದಾಧಿಕಾರಿಗಳ ಪದದಲ್ಲಿ ಆಕಸ್ಮಿಕ ಖಾಲಿ ಸ್ಥಾನ ಉಂಟಾದಲ್ಲಿ ಆ ಬಗ್ಗೆ ಕೂಡಲೇ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು.</p> <p>(6) ಬ್ಯಾಂಕಿನ ಯಾರೇ ಪ್ರತಿನಿಧಿಯ ಅಥವಾ ನಿರ್ದೇಶಕನ ಪದದಲ್ಲಿ ಯಾವುದೇ ಆಕಸ್ಮಿಕ ಖಾಲಿ ಸ್ಥಾನ ಉಂಟಾಗಿರುವ ಬಗ್ಗೆ ಅದಕ್ಕೆ ತಿಳಿವಳಿಕೆ ಕೊಟ್ಟ ದಿನಾಂಕದಿಂದ ಅರವತ್ತು ದಿನಗಳೊಳಗಾಗಿ ಅಂತಹ</p>                                                                                                                                      | <p><b>ಮಂಡಲಿಯ ನಿರ್ದೇಶಕರ ಚುನಾವಣೆ</b></p> <p>(2) ಬ್ಯಾಂಕಿನ ಮಂಡಲಿಯು -</p> <p>(ಬಿ) ಮರಣ, ರಾಜೀನಾಮೆ, ಅನರ್ಹತೆ ಇತ್ಯಾದಿ ಯಾವುದೇ ಕಾರಣದಿಂದ ಪ್ರತಿನಿಧಿಯ ಅಥವಾ ನಿರ್ದೇಶಕನ ಪದದಲ್ಲಿ ಅಥವಾ ಪದಾಧಿಕಾರಿಗಳ ಪದದಲ್ಲಿ ಆಕಸ್ಮಿಕ ಖಾಲಿ ಸ್ಥಾನ ಉಂಟಾದಲ್ಲಿ, ಮುಖ್ಯಕಾರ್ಯನಿರ್ವಾಹಕನು ಅಂಥ ಆಕಸ್ಮಿಕ ಖಾಲಿ ಸ್ಥಾನವನ್ನು ಭರ್ತಿ ಮಾಡುವ ಉದ್ದೇಶಕ್ಕಾಗಿ ಮಂಡಲಿಯ ಸದಸ್ಯರ ಸಭೆಯನ್ನು ಕರೆಯತಕ್ಕದ್ದು.</p> <p>(6) ಬ್ಯಾಂಕಿನ ಯಾರೇ ಪ್ರತಿನಿಧಿಯ ಅಥವಾ ನಿರ್ದೇಶಕನ ಪದದಲ್ಲಿ ಯಾವುದೇ ಆಕಸ್ಮಿಕ ಖಾಲಿ ಸ್ಥಾನ ಉಂಟಾಗಿರುವ ಬಗ್ಗೆ ಅದಕ್ಕೆ ತಿಳಿವಳಿಕೆ ಕೊಟ್ಟ ದಿನಾಂಕದಿಂದ ಅರವತ್ತು ದಿನ ಗಳೊಳಗಾಗಿ ಅಂತಹ</p>                                                                               | ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025 |

| ಬೈಲಾ ಕ್ರಮ ಸಂಖ್ಯೆ | ಹಾಲಿ ಬೈಲಾ                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                    | ತಿದ್ದುಪಡಿಯಾದ ಬೈಲಾ                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                       | ತಿದ್ದುಪಡಿಗೆ ಕಾರಣಗಳು                                                                                     |
|------------------|----------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|-------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|---------------------------------------------------------------------------------------------------------|
|                  | ಆಕಸ್ಮಿಕ ಖಾಲಿ ಸ್ಥಾನವನ್ನು ಭರ್ತಿ ಮಾಡಲು ಚುನಾವಣೆಯನ್ನು ನಡೆಸುವಂತೆ ಆಡಳಿತ ಮಂಡಳಿಯು ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು.                                                                                                                                                                                                                                                                                                                                                                                                                                                                                                                                                                                                                                                                                                                                                                                                                          | ಆಕಸ್ಮಿಕ ಖಾಲಿ ಸ್ಥಾನವನ್ನು ಭರ್ತಿ ಮಾಡಲು ಮುಖ್ಯ ಕಾರ್ಯ ನಿರ್ವಾಹಕನು ಮಂಡಳಿಯ ಸದಸ್ಯರ ಸಭೆಯನ್ನು ಕರೆಯತಕ್ಕದ್ದು.                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                         |                                                                                                         |
| 50               | <p><b>ಪದಾಧಿಕಾರಿಗಳ ಚುನಾವಣೆ :</b></p> <p>(2) ಸಾಮಾನ್ಯ ಚುನಾವಣೆಯ ತರುವಾಯ, ಮಂಡಳಿಯು ರಚನೆಯಾದ ಅಥವಾ ರಚನೆಯಾಗಿದೆ ಎಂದು ಭಾವಿಸಲಾದ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ಅಧ್ಯಕ್ಷನ ಪದಕ್ಕೆ, ಉಪಾಧ್ಯಕ್ಷನ ಪದಕ್ಕೆ ಮತ್ತು ಇತರ ಯಾವುದೇ ಪದಾಧಿಕಾರಿಯ ಪದಕ್ಕೆ ಇದ್ದಲ್ಲಿ, ಚುನಾವಣೆಗಳನ್ನು ನಡೆಸುವಂತೆ ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಕನು ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು.</p> <p>(3) ಬ್ಯಾಂಕಿನ ಯಾರೇ ಪದಾಧಿಕಾರಿಯ ಪದದಲ್ಲಿ ಯಾವುದೇ ಆಕಸ್ಮಿಕ ಖಾಲಿ ಸ್ಥಾನ ಉಂಟಾಗಿರುವ ಬಗ್ಗೆ ಅದಕ್ಕೆ ತಿಳಿವಳಿಕೆ ಕೊಟ್ಟ ದಿನಾಂಕದಿಂದ ಅರವತ್ತು ದಿನಗಳೊಳಗಾಗಿ, ಅಂಥ ಆಕಸ್ಮಿಕ ಖಾಲಿ ಸ್ಥಾನವನ್ನು ಭರ್ತಿ ಮಾಡಲು ಚುನಾವಣೆಯನ್ನು ನಡೆಸುವಂತೆ ಬ್ಯಾಂಕಿನ ಮಂಡಳಿಯು ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು.</p> <p>(4) ಅವಿಶ್ವಾಸ ನಿರ್ಣಯ: ಬ್ಯಾಂಕಿನ ಆಡಳಿತ ಮಂಡಳಿ ಪದಾಧಿಕಾರಿಗಳೊಬ್ಬರ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಲು, ಸದರಿ ಪದಾಧಿಕಾರಿ ಅಧಿಕಾರ ಸ್ವೀಕರಿಸಿ ಎರಡು ವರ್ಷಗಳಾಗಿರಬೇಕು.</p> <p><b>4(i)</b> ಬ್ಯಾಂಕಿನ ಆಡಳಿತ ಮಂಡಳಿಯ ಚುನಾಯಿತ ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರು ವಿನಂತಿ ಮಾಡದ ಹೊರತು ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಲು ಬರುವುದಿಲ್ಲ.</p> | <p><b>ಪದಾಧಿಕಾರಿಗಳ ಚುನಾವಣೆ :</b></p> <p>(2) ಮುಖ್ಯಕಾರ್ಯನಿರ್ವಾಹಕನು ಸಾಮಾನ್ಯ ಚುನಾವಣೆಯ ತರುವಾಯ, ಮಂಡಳಿಯು ರಚನೆಯಾದ ಅಥವಾ ರಚನೆಯಾಗಿದೆ ಎಂದು ಭಾವಿಸಲಾದ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ಅಧ್ಯಕ್ಷನ ಪದಕ್ಕೆ, ಉಪಾಧ್ಯಕ್ಷನ ಪದಕ್ಕೆ ಮತ್ತು ಇತರ ಯಾವುದೇ ಪದಾಧಿಕಾರಿಯ ಪದಕ್ಕೆ ಚುನಾವಣೆಗಾಗಿ ಮಂಡಳಿಯ ಸಭೆಯನ್ನು ಕರೆಯತಕ್ಕದ್ದು. ಅಧ್ಯಕ್ಷ, ಉಪಾಧ್ಯಕ್ಷನ ಚುನಾವಣೆಗಾಗಿ ಅಭ್ಯರ್ಥಿಯಾಗಿರದ ಸದಸ್ಯರಲ್ಲಿ ಒಬ್ಬರನ್ನು ಅಂಥ ಸಭೆಯು ಅಧ್ಯಕ್ಷತೆ ವಹಿಸುವುದಕ್ಕೆ ಆಯ್ಕೆ ಮಾಡತಕ್ಕದ್ದು.</p> <p>(3) ಬ್ಯಾಂಕಿನ ಯಾರೇ ಪದಾಧಿಕಾರಿಯ ಪದದಲ್ಲಿ ಯಾವುದೇ ಆಕಸ್ಮಿಕ ಖಾಲಿ ಸ್ಥಾನ ಉಂಟಾಗಿರುವ ಬಗ್ಗೆ ಅದಕ್ಕೆ ತಿಳಿವಳಿಕೆ ಕೊಟ್ಟ ದಿನಾಂಕದಿಂದ ಅರವತ್ತು ದಿನಗಳೊಳಗಾಗಿ, ಅಂಥ ಆಕಸ್ಮಿಕ ಖಾಲಿ ಸ್ಥಾನವನ್ನು ಭರ್ತಿ ಮಾಡಲು ಮುಖ್ಯ ಕಾರ್ಯನಿರ್ವಾಹಕನು ಮಂಡಳಿಯ ಸದಸ್ಯರ ಸಭೆಯನ್ನು ಕರೆಯ ತಕ್ಕದ್ದು.</p> <p>(4) ಅವಿಶ್ವಾಸ ನಿರ್ಣಯ: ಬ್ಯಾಂಕಿನ ಆಡಳಿತ ಮಂಡಳಿ ಪದಾಧಿಕಾರಿಗಳೊಬ್ಬರ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಲು, ಸದರಿ ಪದಾಧಿಕಾರಿ ಅಧಿಕಾರ ಸ್ವೀಕರಿಸಿ ಎರಡು ವರ್ಷಗಳಾಗಿರಬೇಕು.</p> <p><b>4(i)</b> ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರು ವಿನಂತಿ ಮಾಡದ ಹೊರತು ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಲು ಬರುವುದಿಲ್ಲ. ಬ್ಯಾಂಕಿನ ವೃತ್ತಿಪರ ನಿರ್ದೇಶಕ ಅವಿಶ್ವಾಸ ನಿರ್ಣಯದ ಮತದಾನದ ಹಕ್ಕನ್ನು ಹೊಂದಿರತಕ್ಕದ್ದಲ್ಲ.</p> | <p>ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025</p> <p>ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025</p> |
| 55               | <p><b>ಮಂಡಳಿಯ ತೆರವಾದ ಸ್ಥಾನಗಳು :</b></p> <p>ಬ್ಯಾಂಕಿನ ಮಂಡಳಿಯ ನಿರ್ದೇಶಕರ ಪದದಲ್ಲಿ ಮರಣ, ರಾಜೀನಾಮೆ, ತೆಗೆದುಹಾಕುವಿಕೆ, ಅನರ್ಹತೆ ಅಥವಾ ಇನ್ನಾವುದೇ ಕಾರಣದಿಂದ ಮಂಡಳಿಯಲ್ಲಿ ಖಾಲಿ ಬೀಳುವ ಸ್ಥಾನಗಳನ್ನು ಕೆಳಗಿನಂತೆ ಭರ್ತಿಮಾಡತಕ್ಕದ್ದು.</p>                                                                                                                                                                                                                                                                                                                                                                                                                                                                                                                                                                                                                                                                                                                                 | <p><b>ಮಂಡಳಿಯ ತೆರವಾದ ಸ್ಥಾನಗಳು :</b></p> <p>ಬ್ಯಾಂಕಿನ ಮಂಡಳಿಯ ನಿರ್ದೇಶಕರ ಪದದಲ್ಲಿ ಮರಣ, ರಾಜೀನಾಮೆ, ತೆಗೆದುಹಾಕುವಿಕೆ, ಅನರ್ಹತೆ ಅಥವಾ ಇನ್ನಾವುದೇ ಕಾರಣದಿಂದ ಉಂಟಾಗುವ ಯಾವುದೇ ಖಾಲಿ ಸ್ಥಾನವನ್ನು ಅಂಥ ಸಂಘದ ಉಪವಿಧಿಗಳಲ್ಲಿ ನಿರ್ದಿಷ್ಟಪಡಿಸಬಹುದಾದಂಥ ರೀತಿಯಲ್ಲಿ ಭರ್ತಿ ಮಾಡತಕ್ಕದ್ದು.</p>                                                                                                                                                                                                                                                                                                                                                                                                                                                                                                                                                                                                                                                                                                                                                                                                                  | <p>ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025</p>                                                     |

| ಬೈಲಾ ಕ್ರಮ ಸಂಖ್ಯೆ | ಹಾಲಿ ಬೈಲಾ                                                                                                                                                                                                                                                                                                                                                                                                                                                                                                                                                                                                                                                                                                                                                                                                           | ತಿದ್ದುಪಡಿಯಾದ ಬೈಲಾ                                                                                                                                                                                                                                                                                                                                                                                                                                                                                                                                                                                                                                                                                                                                       | ತಿದ್ದುಪಡಿಗೆ ಕಾರಣಗಳು                                        |
|------------------|---------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|---------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|------------------------------------------------------------|
|                  | <p>(1) ಮಂಡಲಿಯ ಉಳಿದ ಪದಾವಧಿಯು ಅದರ ಮೂಲ ಪದಾವಧಿಯ ಅರ್ಧಕ್ಕಿಂತ ಹೆಚ್ಚು ಇದ್ದರೆ, ಸಹಕಾರ ಚುನಾವಣಾ ಪ್ರಾಧಿಕಾರ ನಿರ್ದೇಶಕರ ಪದದಲ್ಲಿನ ಯಾವುದೇ ಖಾಲಿ ಸ್ಥಾನವನ್ನು ಭರ್ತಿ ಮಾಡಲು ಚುನಾವಣೆಯನ್ನು ನಡೆಸುವ ಜವಾಬ್ದಾರಿ ಹೊಂದಿರತಕ್ಕದ್ದು. ಪರಂತು ಮಂಡಲಿಯ ಅಂತಹ ಖಾಲಿ ಸ್ಥಾನಕ್ಕಾಗಿ ಚುನಾವಣೆ ನಡೆಯುವವರೆಗೆ, ಉದ್ಭವವಾಗುವ ತಾತ್ಕಾಲಿಕ ಸ್ಥಾನಕ್ಕೆ ಸಂಬಂಧಿಸಿದಂತೆ, ಅದೇ ವರ್ಗದ ಸದಸ್ಯರ ಪ್ರೈಕಿ ನಾಮನಿರ್ದೇಶನದ ಮೂಲಕ ಮಂಡಲಿಯ ತಾತ್ಕಾಲಿಕ ಸ್ಥಾನವನ್ನು ಭರ್ತಿ ಮಾಡಬಹುದು.</p> <p>(2) ಮಂಡಲಿಯ ಉಳಿದಿರುವ ಪದಾವಧಿಯು ಅದರ ಮೂಲ ಪದಾವಧಿಯ ಅರ್ಧಕ್ಕಿಂತ ಕಡಿಮೆ ಇರುವಲ್ಲಿ ಯಾವ ವರ್ಗದ ಸದಸ್ಯರಿಗೆ ಸಂಬಂಧಪಟ್ಟಂತೆ ಸ್ಥಾನವು ಖಾಲಿಯಾಗಿದೆಯೋ ಅದೇ ವರ್ಗದ ಸದಸ್ಯರ ಪ್ರೈಕಿ ಸಹಮತದಿಂದ ನಾಮನಿರ್ದೇಶನ ಮಾಡುವ ಮೂಲಕ ಮಂಡಲಿಯಲ್ಲಿನ ಖಾಲಿ ಸ್ಥಾನವನ್ನು ಮಂಡಲಿಯುಮೂರು ತಿಂಗಳ ಒಳಗಾಗಿ ಭರ್ತಿ ಮಾಡಬಹುದು. ತಪ್ಪಿದಲ್ಲಿ ನಿಬಂಧಕರು ಅಂತಹ ಖಾಲಿ ಸ್ಥಾನಗಳನ್ನು ನಾಮ ನಿರ್ದೇಶನ ಮಾಡುವ ಮೂಲಕ ಭರ್ತಿ ಮಾಡತಕ್ಕದ್ದು.</p>                                                              | <p>(1) ಮತ್ತು ಪರಂತು ಮಂಡಲಿಯ ಯಾವ ಸದಸ್ಯರ ವರ್ಗದಿಂದ ಆಕಸ್ಮಿಕ ಖಾಲಿ ಸ್ಥಾನ ಉಂಟಾಗಿದೆಯೋ, ಅದೇ ವರ್ಗದ ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಮೂಲಕ ಆಕಸ್ಮಿಕ ಖಾಲಿ ಸ್ಥಾನವನ್ನು ಭರ್ತಿ ಮಾಡತಕ್ಕದ್ದು.</p> <p>ಆಕಸ್ಮಿಕ ಖಾಲಿಯಾದ ಸ್ಥಾನಗಳನ್ನು ಖಾಲಿಯಾದ ದಿನಾಂಕದಿಂದ ಮೂರು ತಿಂಗಳೊಳಗಾಗಿ <b>ಆಡಳಿತ ಮಂಡಳಿಯು ತುಂಬಲು ವಿಫಲವಾದಲ್ಲಿ</b> ಅಂಥ ಖಾಲಿ ಸ್ಥಾನವನ್ನು ನಿಬಂಧಕರು ನಾಮ ನಿರ್ದೇಶನದ ಮೂಲಕ ತುಂಬತಕ್ಕದ್ದು.</p>                                                                                                                                                                                                                                                                                                                                                                                                   |                                                            |
| 59               | <p><b>ಮಂಡಲಿಯ ಕರ್ತವ್ಯಗಳು ಮತ್ತು ಅಧಿಕಾರಗಳು :</b></p> <p>3) ಪೂರ್ವೋಕ್ತ ಅಧಿಕಾರಗಳ ಸಾಮಾನ್ಯತೆಗೆ ಹಾನಿ ಇಲ್ಲದಂತೆ, ಅಂಥ ಅಧಿಕಾರಗಳು ಮತ್ತು ಕರ್ತವ್ಯಗಳು ಮುಂದಿನವುಗಳನ್ನು ಒಳಗೊಂಡಿರತಕ್ಕದ್ದು:-</p> <p>ಕೆ) ಲೆಕ್ಕಪರಿಶೋಧಕನಿಗೆ ಅಗತ್ಯವಾದ ಎಲ್ಲಾ ಮಾಹಿತಿ, ಲೆಕ್ಕಗಳನ್ನು ಮತ್ತು ಪುಸ್ತಕಗಳನ್ನು ಒದಗಿಸಿ ಸಕಾಲದಲ್ಲಿ ಲೆಕ್ಕಪರಿಶೋಧನೆಯು ಮುಕ್ತಾಯಗೊಳಿಸಲು ಪೂರ್ಣ ಸಹಕಾರ ಮತ್ತು ನೆರವನ್ನು ನೀಡಿ, ಪ್ರತಿ ವರ್ಷ ಸೆಪ್ಟೆಂಬರ್ 1ನೇ ದಿನದೊಳಗೆ ಹಿಂದಿನ ಸಹಕಾರ ವರ್ಷದ ಲೆಕ್ಕಪತ್ರಗಳ ಪರಿಶೋಧನಾ ವರದಿಯನ್ನು ಪಡೆಯತಕ್ಕದ್ದು;</p> <p>(ಎಓ) ಮಂಡಲಿಯ ಉಳಿದ ಅವಧಿಯು ಅದರ ಮೂಲ ಪದಾವಧಿಯ ಅರ್ಧದಷ್ಟಕ್ಕಿಂತ ಕಡಿಮೆ ಇದ್ದಾಗ, ಮಂಡಲಿಯಲ್ಲಿ ಯಾವುದೇ ಕಾರಣದಿಂದ ಉದ್ಭವವಾಗುವ ಆಕಸ್ಮಿಕ ಖಾಲಿ ಸ್ಥಾನಗಳನ್ನು ಅಭಿಮತದಿಂದ ಸೇರಿಸಿಕೊಳ್ಳುವ (ಕೋ-ಆಪ್ಷನ್) ಮೂಲಕ ಭರ್ತಿ ಮಾಡುವುದು;</p> <p><b>(3)ಎಎ (1) ಕಾರ್ಯ ನಿರ್ವಾಹಕ ಸಮಿತಿ:</b></p> <p>ಈ ಸಮಿತಿಯಲ್ಲಿ ಬ್ಯಾಂಕಿನ ಅಧ್ಯಕ್ಷರಲ್ಲದೆ ಇತರ ಮೂರು ಜನ ಚುನಾಯಿತ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕನು ಇರತಕ್ಕದ್ದು</p> | <p><b>ಮಂಡಲಿಯ ಕರ್ತವ್ಯಗಳು ಮತ್ತು ಅಧಿಕಾರಗಳು :</b></p> <p>3) ಪೂರ್ವೋಕ್ತ ಅಧಿಕಾರಗಳ ಸಾಮಾನ್ಯತೆಗೆ ಹಾನಿ ಇಲ್ಲದಂತೆ, ಅಂಥ ಅಧಿಕಾರಗಳು ಮತ್ತು ಕರ್ತವ್ಯಗಳು ಮುಂದಿನವುಗಳನ್ನು ಒಳಗೊಂಡಿರತಕ್ಕದ್ದು:-</p> <p>ಕೆ) ಲೆಕ್ಕಪರಿಶೋಧಕನಿಗೆ ಅಗತ್ಯವಾದ ಎಲ್ಲಾ ಮಾಹಿತಿ, ಲೆಕ್ಕಗಳನ್ನು ಮತ್ತು ಪುಸ್ತಕಗಳನ್ನು ಒದಗಿಸಿ ಸಕಾಲದಲ್ಲಿ ಲೆಕ್ಕಪರಿಶೋಧನೆಯು ಮುಕ್ತಾಯಗೊಳಿಸಲು ಪೂರ್ಣ ಸಹಕಾರ ಮತ್ತು ನೆರವನ್ನು ನೀಡಿ, ಪ್ರತಿ ವರ್ಷ ಜೂನ್ 30ನೇ ದಿನದೊಳಗೆ ಹಿಂದಿನ ಸಹಕಾರ ವರ್ಷದ ಲೆಕ್ಕಪತ್ರಗಳ ಪರಿಶೋಧನಾ ವರದಿಯನ್ನು ಪಡೆಯತಕ್ಕದ್ದು;</p> <p>(ಎಓ) ಮಂಡಲಿಯಲ್ಲಿ ಯಾವುದೇ ಕಾರಣದಿಂದ ಉದ್ಭವವಾಗುವ ಆಕಸ್ಮಿಕ ಖಾಲಿ ಸ್ಥಾನಗಳನ್ನು ಅಭಿಮತದಿಂದ ಸೇರಿಸಿಕೊಳ್ಳುವ (ಕೋ-ಆಪ್ಷನ್) ಮೂಲಕ ಭರ್ತಿ ಮಾಡುವುದು;</p> <p><b>(3)ಎಎ (1) ಕಾರ್ಯ ನಿರ್ವಾಹಕ ಸಮಿತಿ:</b></p> <p>ಈ ಸಮಿತಿಯಲ್ಲಿ ಬ್ಯಾಂಕಿನ ಅಧ್ಯಕ್ಷರಲ್ಲದೆ <b>ಗರಿಷ್ಠ</b> ಐದು ಜನ ಚುನಾಯಿತ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕನು ಇರತಕ್ಕದ್ದು</p> | <p><b>ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025</b></p> |

| ಬೈಲಾ ಕ್ರಮ ಸಂಖ್ಯೆ | ಹಾಲಿ ಬೈಲಾ                                                                                                                                                                                                                                                                                                                                                                                                                                                                                                                                                                                                                                                                                                                                                                     | ತಿದ್ದುಪಡಿಯಾದ ಬೈಲಾ                                                                                                                                                                                                                                                                                                                                                                                                                                                                                                                                                                                                                                                                                    | ತಿದ್ದುಪಡಿಗೆ ಕಾರಣಗಳು                                                                                     |
|------------------|-------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|---------------------------------------------------------------------------------------------------------|
|                  | <p><b>(3)ಎಎ(2) ಲೆಕ್ಕ ಪರಿಶೋಧನಾ ಸಮಿತಿ:</b><br/>ಈ ಸಮಿತಿಯಲ್ಲಿ ಬ್ಯಾಂಕಿನ ಅಧ್ಯಕ್ಷರಲ್ಲದೆ ಇತರ ಮೂರು ಜನ ಚುನಾಯಿತ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕನು ಇರತಕ್ಕದ್ದು.</p> <p><b>(3) ಎಎ(3) ಸಾಲ ಸಮಿತಿ:</b> ಈ ಸಮಿತಿಯಲ್ಲಿ ಬ್ಯಾಂಕಿನ ಅಧ್ಯಕ್ಷರಲ್ಲದೆ ಇತರ ಮೂರು ಜನ ಚುನಾಯಿತ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕನು ಇರತಕ್ಕದ್ದು.</p>                                                                                                                                                                                                                                                                                                                                                                                                                                                                     | <p><b>(3)ಎಎ(2) ಲೆಕ್ಕ ಪರಿಶೋಧನಾ ಸಮಿತಿ:</b><br/>ಈ ಸಮಿತಿಯಲ್ಲಿ ಬ್ಯಾಂಕಿನ ಅಧ್ಯಕ್ಷರಲ್ಲದೆ ಗರಿಷ್ಠ ಐದು ಜನ ಚುನಾಯಿತ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕನು ಇರತಕ್ಕದ್ದು.</p> <p><b>(3) ಎಎ (3) ಸಾಲ ಸಮಿತಿ:</b> ಈ ಸಮಿತಿಯಲ್ಲಿ ಬ್ಯಾಂಕಿನ ಅಧ್ಯಕ್ಷರಲ್ಲದೆ ಗರಿಷ್ಠ ಐದು ಜನ ಚುನಾಯಿತ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕನು ಇರತಕ್ಕದ್ದು.</p>                                                                                                                                                                                                                                                                                                                                                                                       |                                                                                                         |
| 63               | <p><b>ಮುಖ್ಯಕಾರ್ಯನಿರ್ವಾಹಕನ ಕರ್ತವ್ಯಗಳು ಮತ್ತು ಅಧಿಕಾರಗಳು :</b><br/>ಮಂಡಳಿಯು ಮುಖ್ಯಕಾರ್ಯನಿರ್ವಾಹಕನಿಗೆ ಕಾಲಕಾಲಕ್ಕೆ ಒಪ್ಪಿಸಿಕೊಟ್ಟ / ನೀಡಿದ ಅಧಿಕಾರಗಳ ಜೊತೆಗೆ ಈ ಕೆಳಗಿನ ಕರ್ತವ್ಯಗಳೂ ಸೇರತಕ್ಕದ್ದು; ಅವನು;</p> <p>(12) ಸಾಮಾನ್ಯ ಚುನಾವಣೆ ಆಗಿ ಮಂಡಳಿಯು ರಚನೆಯಾದ ಅಥವಾ ರಚನೆಯಾಗಿದೆ ಎಂದು ಭಾವಿಸಲಾದ ದಿನಾಂಕದಿಂದ ಹದಿನೈದು ದಿನಗಳೊಳಗೆ, ಸಹಕಾರ ಚುನಾವಣಾ ಆಯೋಗವು ನಿಗದಿಪಡಿಸಿದಂತೆ, ಪದಾಧಿಕಾರಿಗಳ ಚುನಾವಣೆಗಾಗಿ ಮಂಡಳಿಯ ಸಭೆಯನ್ನು ಕರೆಯತಕ್ಕದ್ದು.</p>                                                                                                                                                                                                                                                                                                                                                                               | <p><b>ಮುಖ್ಯಕಾರ್ಯನಿರ್ವಾಹಕನ ಕರ್ತವ್ಯಗಳು ಮತ್ತು ಅಧಿಕಾರಗಳು :</b><br/>ಮಂಡಳಿಯು ಮುಖ್ಯಕಾರ್ಯನಿರ್ವಾಹಕನಿಗೆ ಕಾಲಕಾಲಕ್ಕೆ ಒಪ್ಪಿಸಿಕೊಟ್ಟ / ನೀಡಿದ ಅಧಿಕಾರಗಳ ಜೊತೆಗೆ ಈ ಕೆಳಗಿನ ಕರ್ತವ್ಯಗಳೂ ಸೇರತಕ್ಕದ್ದು; ಅವನು;</p> <p>(12) ಸಾಮಾನ್ಯ ಚುನಾವಣೆ ಆಗಿ ಮಂಡಳಿಯು ರಚನೆಯಾದ ಅಥವಾ ರಚನೆಯಾಗಿದೆ ಎಂದು ಭಾವಿಸಲಾದ ದಿನಾಂಕದಿಂದ ಹದಿನೈದು ದಿನಗಳೊಳಗೆ ಪದಾಧಿಕಾರಿಗಳ ಚುನಾವಣೆಗಾಗಿ ಮಂಡಳಿಯ ಸಭೆಯನ್ನು ಕರೆಯತಕ್ಕದ್ದು.</p>                                                                                                                                                                                                                                                                                                                                            | ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025                                                            |
| 97               | <p><b>ಲೆಕ್ಕಪರಿಶೋಧನೆ :</b><br/>(1)ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಕನು ಲೆಕ್ಕಪತ್ರಗಳನ್ನು, ಪುಸ್ತಕಗಳನ್ನು, ಲೆಕ್ಕಗಳನ್ನು, ದಸ್ತಾವೇಜುಗಳನ್ನು ಮತ್ತು ಇತರೆ ದಾಖಲೆಗಳನ್ನು ದೈನಂದಿನ ಆಧಾರದ ಮೇಲೆ ನಿಯತವಾಗಿ ನಿರ್ವಹಿಸತಕ್ಕದ್ದು ಮತ್ತು ಇಂದೀಕರಿಸತಕ್ಕದ್ದು ಹಾಗೂ ಅಂಥಹ ಲೆಕ್ಕಪತ್ರಗಳನ್ನು ಹಿಂದಿನ ಸಹಕಾರ ವರ್ಷದಲ್ಲಿದ್ದಂತೆ ಆಸ್ತಿ ಹೊಣೆ ಪಟ್ಟಿ ಷೆಡ್ಯೂಲುಗಳನ್ನು ಮತ್ತು ಇತರೆ ತಃಖ್ತೆಗಳನ್ನು ಒಳಗೊಂಡ ಆರ್ಥಿಕ ತಃಖ್ತೆಗಳ ಸಹಿತ ಪ್ರತಿ ವರ್ಷ ಏಪ್ರಿಲ್ ತಿಂಗಳ ಅಂತ್ಯದೊಳಗೆ ಲೆಕ್ಕಪರಿಶೋಧಕನ ಮುಂದೆ ಹಾಜರುಪಡಿಸಲು ವ್ಯವಸ್ಥೆ ಮಾಡತಕ್ಕದ್ದು. ಪ್ರತಿ ವರ್ಷ ಸಹಕಾರ ಲೆಕ್ಕಪರಿಶೋಧಕ ನಿರ್ದೇಶಕನು ಪ್ರಕಟಿಸುವ ಲೆಕ್ಕಪರಿಶೋಧಕರ ಮತ್ತು ಲೆಕ್ಕಪರಿಶೋಧನಾ ಫರ್ಮುಗಳ ತಂಡದ ಪಟ್ಟಿಯಿಂದ ಬ್ಯಾಂಕಿನ ಸಾಮಾನ್ಯ ಸಭೆಯಿಂದ ನೇಮಕವಾದ ಲೆಕ್ಕಪರಿಶೋಧಕನು ಲೆಕ್ಕಪತ್ರಗಳನ್ನು ಪರಿಶೋಧಿಸತಕ್ಕದ್ದು.</p> <p>(3) ಹಿಂದಿನ ವರ್ಷದ ಲೆಕ್ಕಪರಿಶೋಧನಾ ವರದಿಯನ್ನು ಪ್ರತಿ ವರ್ಷ ಸೆಪ್ಟೆಂಬರ್ 1ನೇ ತಾರೀಖಿನೊಳಗೆ ಪಡೆಯತಕ್ಕದ್ದು ಮತ್ತು ಅದರಲ್ಲಿ</p> | <p><b>ಲೆಕ್ಕಪರಿಶೋಧನೆ :</b><br/>ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಕನು ಲೆಕ್ಕಪತ್ರಗಳನ್ನು, ಪುಸ್ತಕಗಳನ್ನು, ಲೆಕ್ಕಗಳನ್ನು, ದಸ್ತಾವೇಜುಗಳನ್ನು ಮತ್ತು ಇತರೆ ದಾಖಲೆಗಳನ್ನು ದೈನಂದಿನ ಆಧಾರದ ಮೇಲೆ ನಿಯತವಾಗಿ ನಿರ್ವಹಿಸತಕ್ಕದ್ದು ಮತ್ತು ಇಂದೀಕರಿಸತಕ್ಕದ್ದು ಹಾಗೂ ಅಂಥಹ ಲೆಕ್ಕಪತ್ರಗಳನ್ನು ಹಿಂದಿನ ಸಹಕಾರ ವರ್ಷದಲ್ಲಿದ್ದಂತೆ ಆಸ್ತಿ ಹೊಣೆ ಪಟ್ಟಿ ಷೆಡ್ಯೂಲುಗಳನ್ನು ಮತ್ತು ಇತರೆ ತಃಖ್ತೆಗಳನ್ನು ಒಳಗೊಂಡ ಆರ್ಥಿಕ ತಃಖ್ತೆಗಳ ಸಹಿತ ಪ್ರತಿ ವರ್ಷ ಏಪ್ರಿಲ್ ತಿಂಗಳ ಅಂತ್ಯದೊಳಗೆ ಲೆಕ್ಕಪರಿಶೋಧಕನ ಮುಂದೆ ಹಾಜರುಪಡಿಸಲು ವ್ಯವಸ್ಥೆ ಮಾಡತಕ್ಕದ್ದು. ಪ್ರತಿ ವರ್ಷ ಭಾರತೀಯ ರಿಸರ್ವ್ ಬ್ಯಾಂಕು ಅನುಮೋದಿಸಿ ಬ್ಯಾಂಕಿನ ಸಾಮಾನ್ಯ ಸಭೆಯಿಂದ ನೇಮಕವಾದ ಲೆಕ್ಕಪರಿಶೋಧಕನು ಲೆಕ್ಕಪತ್ರಗಳನ್ನು ಪರಿಶೋಧಿಸತಕ್ಕದ್ದು.</p> <p>(3)ಹಿಂದಿನ ವರ್ಷದ ಲೆಕ್ಕಪರಿಶೋಧನಾ ವರದಿಯನ್ನು ಪ್ರತಿ ವರ್ಷ ಜೂನ್ 30ನೇ ತಾರೀಖಿನೊಳಗೆ ಪಡೆಯತಕ್ಕದ್ದು ಮತ್ತು ಅದರಲ್ಲಿ</p> | <p>ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025</p> <p>ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025</p> |

| ಬೈಲಾ ಕ್ರಮ ಸಂಖ್ಯೆ | ಹಾಲಿ ಬೈಲಾ                                                                                                                                                                                                                                                                                                                                                                                                                                                                                           | ತಿದ್ದುಪಡಿಯಾದ ಬೈಲಾ                                                                                                                                                                                                                                                                                                                                                                         | ತಿದ್ದುಪಡಿಗೆ ಕಾರಣಗಳು                          |
|------------------|-----------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|-------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|----------------------------------------------|
|                  | <p>ತಿಳಿಸಿರುವ ಲೋಪದೋಷಗಳನ್ನು ಸರಿಪಡಿಸಲು ಅಥವಾ ಅಕ್ರಮಗಳನ್ನು ಸೇರ್ಪಡಿಸಲು ತೆಗೆದುಕೊಂಡ ಕ್ರಮವನ್ನುಳ್ಳ ಮಂಡಲಿಯ ಅನುಪಾಲನಾ ವರದಿ ಸಹಿತ ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳ 25ನೇ ದಿನ ದೊಳಗೆ ನಡೆಯುವ ವಾರ್ಷಿಕ ಸಾಮಾನ್ಯ ಸಭೆಯ ಮುಂದೆ ಮಂಡಿಸತಕ್ಕದ್ದು.</p> <p>(5) ಬ್ಯಾಂಕಿನ ಸಾಮಾನ್ಯ ಸಭೆಯು ಲೆಕ್ಕಪರಿಶೋಧನಾ ನಿರ್ದೇಶಕನಿಂದ ಕಾಲಕಾಲಕ್ಕೆ ಹೊರಡಿಸಲಾದ ಮಾರ್ಗಸೂಚಿಗಳನುಸಾರವಾಗಿ ಬ್ಯಾಂಕಿನ ದುಡಿಯುವ ಬಂಡವಾಳ ಮತ್ತು ವಹಿವಾಟಿನ ಆಧಾರದ ಮೇಲೆ ಲೆಕ್ಕಪರಿಶೋಧಕನ ಸೇವೆಗಳಿಗೆ ನೀಡಬಹುದಾದ ಸಂಭಾವನೆಯನ್ನು ನಿರ್ಧರಿಸತಕ್ಕದ್ದು.</p>                                                         | <p>ತಿಳಿಸಿರುವ ಲೋಪದೋಷಗಳನ್ನು ಸರಿಪಡಿಸಲು ಅಥವಾ ಅಕ್ರಮಗಳನ್ನು ಸೇರ್ಪಡಿಸಲು ತೆಗೆದುಕೊಂಡ ಕ್ರಮವನ್ನುಳ್ಳ ಮಂಡಲಿಯ ಅನುಪಾಲನಾ ವರದಿ ಸಹಿತ ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳ 25ನೇ ದಿನ ದೊಳಗೆ ನಡೆಯುವ ವಾರ್ಷಿಕ ಸಾಮಾನ್ಯ ಸಭೆಯ ಮುಂದೆ ಮಂಡಿಸತಕ್ಕದ್ದು.</p> <p>(5) ಬ್ಯಾಂಕಿನ ಸಾಮಾನ್ಯ ಸಭೆಯು ಲೆಕ್ಕಪರಿಶೋಧನಾ ನಿರ್ದೇಶಕನಿಂದ ಕಾಲಕಾಲಕ್ಕೆ ಹೊರಡಿಸಲಾದ ಮಾರ್ಗಸೂಚಿಗಳನುಸಾರವಾಗಿ ಲೆಕ್ಕಪರಿಶೋಧಕನ ಸೇವೆಗಳಿಗೆ ನೀಡಬಹುದಾದ ಸಂಭಾವನೆಯನ್ನು ನಿರ್ಧರಿಸತಕ್ಕದ್ದು.</p> |                                              |
| 98               | <p>(3)ಆಸ್ತಿ ಜವಾಬ್ದಾರಿ ಪಟ್ಟಿ, ಲಾಭ ನಷ್ಟ ಪಟ್ಟಿ ಮತ್ತು ಇತರ ಆರ್ಥಿಕ ಪಟ್ಟಿಗಳನ್ನು ಲೆಕ್ಕಪರಿಶೋಧಕರ ವರದಿಯೊಂದಿಗೆ ಸಾಲಾಬೈರಿನ 6 ತಿಂಗಳೊಳಗಾಗಿ ಬ್ಯಾಂಕಿನ ಕಾರ್ಯಕ್ಷೇತ್ರದಲ್ಲಿ ಪ್ರಸಾರದಲ್ಲಿರುವ ವೃತ್ತ ಪತ್ರಿಕೆಯಲ್ಲಿ ಪ್ರಕಟಿಸತಕ್ಕದ್ದು. ಹಾಗೆ 6 ತಿಂಗಳೊಳಗಾಗಿ ಪ್ರಕಟಿಸಲು ಸಾಧ್ಯವಾಗದಿದ್ದಲ್ಲಿ 3 ತಿಂಗಳ ಕಾಲಾವಕಾಶವನ್ನು ಭಾರತೀಯ ರಿಸರ್ವ್ ಬ್ಯಾಂಕಿನಿಂದ ಪಡೆಯತಕ್ಕದ್ದು.</p>                                                                                                                                                                          | <p>(3) ಆಸ್ತಿ ಜವಾಬ್ದಾರಿ ಪಟ್ಟಿ, ಲಾಭ ನಷ್ಟ ಪಟ್ಟಿ ಮತ್ತು ಇತರ ಆರ್ಥಿಕ ಪಟ್ಟಿಗಳನ್ನು ಲೆಕ್ಕಪರಿಶೋಧಕರ ವರದಿಯೊಂದಿಗೆ ಸಾಲಾಬೈರಿನ 3 ತಿಂಗಳೊಳಗಾಗಿ ಬ್ಯಾಂಕಿನ ಕಾರ್ಯಕ್ಷೇತ್ರದಲ್ಲಿ ಪ್ರಸಾರದಲ್ಲಿರುವ ವೃತ್ತ ಪತ್ರಿಕೆಯಲ್ಲಿ ಪ್ರಕಟಿಸತಕ್ಕದ್ದು. ಹಾಗೆ 3 ತಿಂಗಳೊಳಗಾಗಿ ಪ್ರಕಟಿಸಲು ಸಾಧ್ಯವಾಗದಿದ್ದಲ್ಲಿ 3 ತಿಂಗಳ ಕಾಲಾವಕಾಶವನ್ನು ಭಾರತೀಯ ರಿಸರ್ವ್ ಬ್ಯಾಂಕಿನಿಂದ ಪಡೆಯತಕ್ಕದ್ದು.</p>                                                               | ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025 |
| 101              | <p>ಆಂತರಿಕ ಲೆಕ್ಕಪರಿಶೋಧಕರ ಅರ್ಹತೆಗಳು :</p> <p>ಉಪವಿಧಿ 102 ರಡಿಯಲ್ಲಿ ನೇಮಕಗೊಳ್ಳುವ ಆಂತರಿಕ ಲೆಕ್ಕಪರಿಶೋಧಕರು ಕನಿಷ್ಠ ಪಕ್ಷ ಈ ಕೆಳಗಿನ ಅರ್ಹತೆಯಲ್ಲಿ ಒಂದನ್ನಾದರೂ ಹೊಂದಿರತಕ್ಕದ್ದು.</p> <p>(ಎ) ಸಹಕಾರದಲ್ಲಿ ಉನ್ನತ ಡಿಪ್ಲೊಮಾ ಪಡೆದ ಮತ್ತು ಸಹಕಾರ ಸಂಘಗಳ ಲೆಕ್ಕಪರಿಶೋಧನೆಯಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವವುಳ್ಳ ನಿವೃತ್ತ ಅಧಿಕಾರಿ;</p> <p>(ಆ)ಸಹಕಾರ ಸಂಘಗಳ ಲೆಕ್ಕಪರಿಶೋಧನೆಯಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವವುಳ್ಳ ಚಾರ್ಟೆಡ್ ಅಕೌಂಟೆಂಟ್;</p> <p>(ಇ) ಬ್ಯಾಂಕಿನ ಪರಿವೀಕ್ಷಣೆಯಲ್ಲಿ ಅನುಭವ ಪಡೆದ ರಿಸರ್ವ್ ಬ್ಯಾಂಕಿನ / ಯಾವುದೇ ವಾಣಿಜ್ಯ ಬ್ಯಾಂಕಿನ ನಿವೃತ್ತ ಅಧಿಕಾರಿ</p> | <p>ಆಂತರಿಕ ಲೆಕ್ಕಪರಿಶೋಧಕರ ಅರ್ಹತೆಗಳು :</p> <p>ಉಪವಿಧಿ 102 ರಡಿಯಲ್ಲಿ ನೇಮಕಗೊಳ್ಳುವ ಆಂತರಿಕ ಲೆಕ್ಕಪರಿಶೋಧಕರು ಭಾರತೀಯ ರಿಸರ್ವ್ ಬ್ಯಾಂಕು ನಿಗದಿಪಡಿಸಿದ ಅರ್ಹತೆ ಹೊಂದಿರತಕ್ಕದ್ದು.</p>                                                                                                                                                                                                                            | ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಅಧಿನಿಯಮ 2025 |
| 106              | <p>ನಿವ್ವಳ ಲಾಭ ವಿಭಜನಾ ಕ್ರಮ:</p> <p>3 (ಬಿ) ಶೇಕಡಾ 15ಕ್ಕೆ ಕಡಿಮೆ ಇರದ ಲಾಭಾಂಶ ಕಟ್ಟಡ ನಿಧಿಗೆ</p>                                                                                                                                                                                                                                                                                                                                                                                                             | <p>ನಿವ್ವಳ ಲಾಭ ವಿಭಜನಾ ಕ್ರಮ:</p> <p>3 (ಬಿ) ಶೇಕಡಾ 25 ಕ್ಕೆ ಮೀರದ ಲಾಭಾಂಶ ಕಟ್ಟಡ ನಿಧಿಗೆ</p>                                                                                                                                                                                                                                                                                                       |                                              |

| ಬೈಲಾ<br>ಕ್ರಮ<br>ಸಂಖ್ಯೆ | ಹಾಲಿ ಬೈಲಾ                                                                                                                                                                                                            | ತಿದ್ದುಪಡಿಯಾದ<br>ಬೈಲಾ                                                                                                                                                                                                                           | ತಿದ್ದುಪಡಿಗೆ<br>ಕಾರಣಗಳು                   |
|------------------------|----------------------------------------------------------------------------------------------------------------------------------------------------------------------------------------------------------------------|------------------------------------------------------------------------------------------------------------------------------------------------------------------------------------------------------------------------------------------------|------------------------------------------|
|                        | <p>3 (ಇ) ಶೇಕಡಾ 10 ಕ್ಕೆ ಮೀರದ ಮೊಬಲಗನ್ನು ಸಾಮಾಜಿಕ ಕಲ್ಯಾಣ ನಿಧಿಗೆ</p> <p>3 (ಐ) ಶೇಕಡಾ 10 ಕ್ಕೆ ಮೀರದ ಲಾಭಾಂಶ ಸಮೀಕರಣ ನಿಧಿಗೆ</p> <p><b>ಸೇರ್ಪಡೆ:</b></p> <p>3 (ಎಲ್)</p> <p>3 (ಎಮ್)</p> <p>3 (ಎನ್)</p>                             | <p>3 (ಇ) ಕೈಬಿಡಲಾಗಿದೆ</p> <p>3 (ಐ) ಕೈ ಬಿಡಲಾಗಿದೆ.</p> <p><b>ಸೇರ್ಪಡೆ:</b></p> <p>3 (ಎಲ್) ಶೇಕಡಾ 10ಕ್ಕೆ ಮೀರದ ಹೂಡಿಕೆಗಳ ಬೆಲೆ ಏರಿಕೆ ನಿಧಿಗೆ</p> <p>3 (ಎಮ್) ಶೇಕಡಾ 10ಕ್ಕೆ ಮೀರದ ಸಾಮಾನ್ಯ ನಿಧಿಗೆ</p> <p>3 (ಎನ್) ಶೇಕಡಾ 10ಕ್ಕೆ ಮೀರದ ಮರಣೋತ್ತರ ಪರಿಹಾರ ನಿಧಿಗೆ</p> | <p>ಬ್ಯಾಂಕಿನ ಆಡಳಿತ ಮಂಡಳಿಯ ತೀರ್ಮಾನದಂತೆ</p> |
|                        | <p><b>ಡಿವಿಡೆಂಡನ್ನು ಲೆಕ್ಕಹಾಕುವುದು:</b></p> <p>(1) ಸಹಕಾರ ವರ್ಷದ ಒಂದು ತ್ರೈಮಾಸಿಕದಲ್ಲಿ ಸದಸ್ಯರಾಗಿ ಸೇರಿಸಲ್ಪಟ್ಟ ಎಲ್ಲಾ ವ್ಯಕ್ತಿಗಳು ಆ ವರ್ಷ ಉಳಿಕೆ ತ್ರೈಮಾಸಿಕಗಳಿಗೆ ಹೊಂದಿಕೆಯಾದ ಪ್ರಮಾಣದಲ್ಲಿ ಡಿವಿಡೆಂಡನ್ನು ಪಡೆಯಲು ಅರ್ಹರಾಗಿರತಕ್ಕದ್ದು</p> | <p><b>ಡಿವಿಡೆಂಡನ್ನು ಲೆಕ್ಕಹಾಕುವುದು:</b></p> <p>(1) ಸಹಕಾರ ವರ್ಷದಲ್ಲಿ ಸದಸ್ಯರಾಗಿ ಸೇರಿಸಲ್ಪಟ್ಟ ಎಲ್ಲಾ ವ್ಯಕ್ತಿಗಳು ಆ ವರ್ಷ ಉಳಿಕೆ ಮಾಸಿಕಗಳಿಗೆ ಹೊಂದಿಕೆಯಾದ ಪ್ರಮಾಣದಲ್ಲಿ ಡಿವಿಡೆಂಡನ್ನು ಪಡೆಯಲು ಅರ್ಹರಾಗಿರತಕ್ಕದ್ದು</p>                                               | <p>ಬ್ಯಾಂಕಿನ ಆಡಳಿತ ಮಂಡಳಿಯ ತೀರ್ಮಾನದಂತೆ</p> |

ತೆರೆದ - ಅಂಚೆ

ಶ್ರೀಮತಿ/ಶ್ರೀ

ವಿಳಾಸದಾರರಿಗೆ ತಲುಪದಿದ್ದಲ್ಲಿ ಕೆಳಕಂಡ ವಿಳಾಸಕ್ಕೆ ಹಿಂತಿರುಗಿಸಿ :

**ಅಶೋಕನಗರ ಸಹಕಾರ ಬ್ಯಾಂಕ್ ನಿಯಮಿತ**

ನಂ. 1380/ಬಿ, 6ನೇ ಅಡ್ಡರಸ್ತೆ, ಅಶೋಕನಗರ,

ಬನಶಂಕರಿ 1ನೇ ಹಂತ, 2ನೇ ಬ್ಲಾಕ್, ಬೆಂಗಳೂರು - 560 050.